# ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಫೆಬ್ರವರಿ 7 ಮಂಗಳವಾರ 2023

43

₹4

ದೂರವಾಣಿ: 2496520, 2496521, 2496526, 2496527, 2496528, FAX: 0821–2496525
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ. ದೇವರಾಜ ಅರಸು ರಸ್ತೆ, Ph: 2428695

ಸಂಪುಟ: 43 | ಸಂಚಿಕೆ: 290 | ಪುಟಗಳು: 12

ಸುದ್ದಿ ಮತ್ತು ಫೋಟೋಗೆ: news@mysurumithra.com ಜಾಹೀರಾತು: ad@mysurumithra.com

ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಕಾರಣರಾದ ಬಿಎಸ್‌ವೈ ಕಡೆಗಣಿಸಿ

# ಮೋದಿಯವರ 'ಒನ್ ಮ್ಯಾನ್ ಶೋ'

## ಕೆಆರ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಂ.ಪ್ರದೀಪ್‌ಕುಮಾರ್ ವ್ಯಂಗ್ಯ

ಮೈಸೂರು,ಫೆ.6(ಪಿಎಂ)– ಕರ್ನಾಟಕದಲ್ಲಿ ಬಿಜೆಪಿ ತಲೆ ಎತ್ತಲು ಕಾರಣಕರ್ತರಾದ



ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಕಡೆಗಣಿಸಿ, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ರಾಜ್ಯಕ್ಕೆ ಆಗಿಂದಾಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆತಂದು ರಾಜ್ಯ ಬಿಜೆಪಿ ನಾಯಕರು 'ಒನ್ ಮ್ಯಾನ್ ಶೋ' ನಡೆಸುತ್ತಿದ್ದಾರೆಂದು ಕೆಆರ್ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಂ.ಪ್ರದೀಪ್‌ಕುಮಾರ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಬಿ.ಎಸ್.ಯಡಿಯೂರಪ್ಪ ಅವರು ಕಾರಣ. ಆದರೆ ಅವರನ್ನೇ ಕಡೆಗಣಿಸಿ ಯಾವುದೇ ಕಾರ್ಯಕ್ರಮಕ್ಕೂ ಅವರನ್ನು ಆಹ್ವಾನಿಸದೇ, ಅವಮಾನಿಸಿ, ನರೇಂದ್ರ ಮೋದಿಯವರನ್ನು ರಾಜ್ಯಕ್ಕೆ ಆಗಾಗ್ಗೆ ಕರೆತಂದು 'ಒನ್ ಮ್ಯಾನ್ ಶೋ' ನಡೆಸುವ ಮೂಲಕ ರಾಜ್ಯದಲ್ಲಿ ಚುನಾವಣೆ ಗೆಲ್ಲಲು ರಾಜ್ಯ ಬಿಜೆಪಿ ನಾಯಕರು ತಂತ್ರಗಾರಿಕೆ ನಡೆಸುತ್ತಿದ್ದಾರೆ. ಈ ಎಲ್ಲವನ್ನೂ ರಾಜ್ಯದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ತಕ್ಕ ಪಾಠ ಕಲಿಸಲಿದ್ದಾರೆ.

ಅತೀ ಹೆಚ್ಚು ಬಿಜೆಪಿ ಸಂಸದರನ್ನು ನೀಡಿದ ರಾಜ್ಯಕ್ಕೆ ಕಳೆದ 4 ವರ್ಷಗಳಿಂದ ಕೇಂದ್ರ ಸರ್ಕಾರದಿಂದ ಮೋಸವೇ ಆಗಿದೆ. ಇದೀಗ ಚುನಾವಣೆ ಸಂದರ್ಭದಲ್ಲಿ ಮೋದಿಯವರಿಗೆ ಕರ್ನಾಟಕದ ಮೇಲೆ ಪ್ರೀತಿ ಹೆಚ್ಚಿರುವುದು ಏಕೆಂಬುದನ್ನು ರಾಜ್ಯದ ಜನತೆ ಅರಿತಿದ್ದಾರೆ. "ನಿಮ್ಮ ಸಂಕಷ್ಟಗಳ ಪರಿಹಾರಕ್ಕೆ ನಾನು ದಿಲ್ಲಿಯಲ್ಲಿ ಕೂತಿದ್ದೇನೆ" ಎಂಬ ಮೋದಿಯವರ ಹೇಳಿಕೆ ಕೇಳಿ ಇಡೀ ರಾಜ್ಯವೇ ನಕ್ಕಿದೆ. ಅಲ್ಲದೆ, ಇವರು ದಿಲ್ಲಿಯಲ್ಲಿ ಕೂತು ಕರ್ನಾಟಕಕ್ಕೆ 4 ವರ್ಷಗಳಲ್ಲಿ ಏನು ಕೊಟ್ಟಿದ್ದಾರೆಂದು ಜನ ಲೆಕ್ಕಾಚಾರ ಹಾಕುತ್ತಿದ್ದಾರೆ. ಉತ್ತರ ಕರ್ನಾಟಕದ ಜನತೆ ನೆರೆ ಹಾವಳಿಯಿಂದ ತತ್ತರಿಸಿದಾಗ ರಾಜ್ಯಕ್ಕೆ ಭೇಟಿ ನೀಡಲು ಒಲವು ತೋರದ ಮೋದಿಯವರು, ಇದೀಗ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಈ ಎಲ್ಲವನ್ನೂ ಸೂಕ್ಷ್ಮವಾಗಿ ನೋಡುತ್ತಿರುವ ರಾಜ್ಯದ ಜನತೆ, 4 ವರ್ಷಗಳಿಂದ 'ಉಂಡು ಹೋದ, ಕೊಂಡು ಹೋದ' ಈ ದಿಲ್ಲಿಯ ರಾಜ ಎಂದು ಮಾತನಾಡುತ್ತಿದ್ದಾರೆ. ಈಗಾಗಲೇ ವಾಸ್ತವ್ಯದಲ್ಲಿರುವ ಮನೆಗಳ ಫಲಾನುಭವಿಗಳಿಗೆ ಸಮಾವೇಶದಲ್ಲಿ ಹಕ್ಕುಪತ್ರಗಳನ್ನು ವಿತರಣೆ ಮಾಡಿರುವುದು ಅಪಹಾಸ್ಯದ ಸಂಗತಿ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.



ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಜೆಡಿಎಸ್ ಯುವ ಮುಖಂಡ ಜಿ.ಡಿ.ಹರೀಶ್‌ಗೌಡರ ನೇತೃತ್ವದಲ್ಲಿ ಯರಗನಹಳ್ಳಿ ಡಿ.ರಘು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದರು.



ಮೈಸೂರು ನಗರಪಾಲಿಕೆ ವಾರ್ಡ್ ನಂ.6, ಗೋಕುಲಂ–ಬೃಂದಾವನ ಬಡಾವಣೆಯಲ್ಲಿ ಮೈಸೂರು ಮಹಾನಗರಪಾಲಿಕೆ ಸದಸ್ಯ ಎಸ್‌ಬಿಎಮ್ ಮಂಜು, ಪಾಲಿಕೆ ಅಧಿಕಾರಿಗಳ ಜೊತೆಗೂಡಿ ಜನ ಸಂಪರ್ಕ ಸಭೆ ನಡೆಸಿ, ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸಿದರು. ಈ ವೇಳೆ ಬಡಾವಣೆಯ ನಿವಾಸಿಗಳ ಹತ್ತಾರು ಸಲಹೆಗಳನ್ನೂ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಡಾವಣೆಯ ಸಾಕಷ್ಟು ನಾಗರಿಕರು ಉಪಸ್ಥಿತರಿದ್ದರು.

# ನಾಳೆ ವ್ಯವಹಾರಿಕ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಕುರಿತು ವಿಚಾರ ಸಂಕಿರಣ

ಮೈಸೂರು,ಫೆ.6(ಪಿಎಂ)– ವಿದ್ಯಾವರ್ಧಕ ಸಂಘದ ಶ್ರೀ ಕೆ.ಪುಟ್ಟಸ್ವಾಮಿ ಪ್ರಥಮ



ದರ್ಜೆ ಕಾಲೇಜು ವತಿಯಿಂದ ಫೆ.8ರಂದು 'ವ್ಯವಹಾರಿಕ ಶಿಕ್ಷಣ ಹಾಗೂ ಮಾಹಿತಿ ತಂತ್ರಜ್ಞಾನದಲ್ಲಿ ಸಮಸ್ಯೆ ಮತ್ತು ಸವಾಲುಗಳು' ಕುರಿತು ಒಂದು ದಿನದ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ಜೆ.ಮಹೇಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕುಲಂನ ಕಾಲೇಜು ಆವರಣದಲ್ಲಿರುವ ಶ್ರೀ ಹೆಚ್.ಕೆಂಪೇಗೌಡ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ವಿಚಾರ ಸಂಕಿರಣ ನಡೆಯಲಿದೆ. ಅಂದು ಬೆಳಗ್ಗೆ 9.30ಕ್ಕೆ ಮುಕ್ತ ವಿವಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಉದ್ಘಾಟಿಸಲಿದ್ದಾರೆ. ಶ್ರೀಲಂಕಾದ ಕೊಲಂಬೊ ವಿವಿಯ ಆಡಳಿತ ಮತ್ತು ಹಣಕಾಸು ವಿಭಾಗದ ಮುಖ್ಯಸ್ಥ ಡಾ.ಟಿಸ್ಸಾ ರವೀಂದ ಪೆರೆರಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.

ವಿಚಾರ ಸಂಕಿರಣದಲ್ಲಿ 3 ತಾಂತ್ರಿಕ ಅಧಿವೇಶನಗಳು ಇರಲಿದ್ದು, ಹಲವು ವಿವಿಗಳ ಶಿಕ್ಷಣ ತಜ್ಞರು, ಅಧ್ಯಾಪಕರು, ಸಂಶೋಧನಾ ವಿದ್ಯಾರ್ಥಿಗಳು ವಿಚಾರ ಮಂಡಿಸಲಿದ್ದಾರೆ. ನಂತರ ಗುಂಪು ಚರ್ಚೆ ನಡೆಯಲಿದ್ದು, ಬಳಿಕ ಸಮಾರೋಪ ಸಮಾರಂಭ ನಡೆಯಲಿದೆ. ಅಂದಿನ ವಿಚಾರ ಸಂಕಿರಣದಲ್ಲಿ 400ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದು, 100ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ಮಂಡನೆಯಾಗಲಿವೆ ಎಂದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರೊ.ಗೌರ್ ಫಾತಿಮಾ, ಕಂಪ್ಯೂಟರ್ ಅಪ್ಲಿಕೇಷನ್ ವಿಭಾಗದ ಮುಖ್ಯಸ್ಥ ಸೈಯದ್ ಖಾಜಿ, ಗ್ರಂಥಪಾಲಕ ಡಾ.ಆರ್.ಹರೀಶ್ ಗೋಷ್ಠಿಯಲ್ಲಿದ್ದರು.



ಮೈಸೂರು ನಗರದ ದೇವರಾಜ ವಿಭಾಗದ ನೂತನ ಎಸಿಪಿ ಶಾಂತಮಲ್ಲಪ್ಪ ಅವರನ್ನು ಕೆಜಿ ಕೊಪ್ಪಲಿನ ಮುಖಂಡರಾದ ಡಿ.ಲಿಂಗಪ್ಪ, ಗುಡ್ಡಪ್ಪ, ಎಲ್.ಚಂದ್ರು, ಬೋರಪ್ಪ, ಶೇಖರ್, ನಾರಾಯಣಸ್ವಾಮಿ, ಶಿವಪ್ಪ ಇನ್ನಿತರರು ಆತ್ಮೀಯವಾಗಿ ಅಭಿನಂದಿಸಿದರು.

# ನಿವೃತ್ತ ಹೆಚ್‌ಎಎಲ್ ವಿಜ್ಞಾನಿ ಡಾ.ಎನ್.ಆರ್.ಕೇಶವನ್ ನಿಧನ

ಮೈಸೂರು,ಫೆ.6–ನಿವೃತ್ತ ಸಂಶೋಧನಾ ವಿಜ್ಞಾನಿ ಮತ್ತು ಹಿಂದೂಸ್ಥಾನ್ ಏರೋ



ನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್), ಹೆಲಿಕಾಪ್ಟರ್ ವಿಭಾಗದ ಮುಖ್ಯಸ್ಥರು ಹಾಗೂ ಮೈಸೂರಿನ ಚಾಮರಾಜಪುರಂ ನಿವಾಸಿ ಡಾ.ಎನ್.ಆರ್.ಕೇಶವನ್ (78) ಫೆ.3ರಂದು ನಿಧನರಾದರು.

ದಿವಂಗತ ಎನ್.ಜಿ. ರಾಮಕೃಷ್ಣ ಅಯ್ಯಂಗಾರ್ ಪುತ್ರರಾದ ಡಾ. ಕೇಶವನ್, ಪತ್ನಿ ಮಾಲಿನಿ, ಪುತ್ರ ಚೇತನ್ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ಕುವೆಂಪುನಗರದ ರುದ್ರಭೂಮಿಯಲ್ಲಿ ಅಂದೇ ನೆರವೇರಿಸಲಾಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಡಾ.ಎನ್.ಆರ್.ಕೇಶವನ್ ಅವರು ಏಪ್ರಿಲ್ 2, 1945ರಂದು ಜನಿಸಿದ್ದು, ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿ, ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ನಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು. ಇವರು ಇಂಗ್ಲೆಂಡ್‌ನಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್‌ನಲ್ಲಿ ಡಾಕ್ಟರೇಟ್ ಪಡೆದುಕೊಂಡು, ತಮ್ಮ ವಿದ್ಯಾಭ್ಯಾಸದ ನಂತರ ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಸಂಶೋಧನಾ ವಿಜ್ಞಾನಿಯಾಗಿ ಸೇರಿಕೊಂಡರು.

ಮೈಸೂರಲ್ಲಿ ಜಿಲ್ಲಾಡಳಿತದಿಂದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

# ಬೋವಿ ಸಮಾಜವಿರುವ ಪ್ರದೇಶಗಳ ಅಭಿವೃದ್ಧಿಗೆ ಒತ್ತು

## ಶಾಸಕ ಎಲ್.ನಾಗೇಂದ್ರ ಭರವಸೆ

ಮೈಸೂರು, ಫೆ.6(ಆರ್‌ಕೆಬಿ)– ತೀರಾ ಹಿಂದುಳಿದ ಬೋವಿ ಸಮಾಜದವರು ವಾಸಿಸುತ್ತಿರುವ ಪ್ರದೇಶಗಳ ಅಭಿವೃದ್ಧಿಗೆ ತಮ್ಮ ಅವಧಿಯಲ್ಲಿ ಹೆಚ್ಚು ಒತ್ತು ನೀಡಲಾಗಿದ್ದು, ಮುಂದೆಯೂ ಈ ಸಮಾಜವನ್ನು ಮೇಲೆತ್ತಲು ಅಗತ್ಯ ನೆರವು ನೀಡುವುದಾಗಿ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ತಿಳಿಸಿದರು.

ಮೈಸೂರು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸೋಮವಾರ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು.

ಮಂಜುನಾಥಪುರ ಪ್ರದೇಶದ ಸಮಗ್ರ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ, ಚರಂಡಿ, ಸಮುದಾಯ ಭವನ, ಡೆಕ್ ನಿರ್ಮಾಣ, ದೇವಾಲಯಗಳ ಅಭಿವೃದ್ಧಿ, ನಿರುದ್ಯೋಗಿ ಯುವಕರಿಗೆ ಸಾಲಸೌಲಭ್ಯ ಸೇರಿದಂತೆ ವಿವಿಧ ಯೋಜನೆಯಡಿ ಬೋವಿ ನಿಗಮದಿಂದ ಸವಲತ್ತುಗಳನ್ನು ನೀಡಲಾಗಿದೆ. ಬೋವಿ ಸಮಾಜದ ಮಕ್ಕಳು ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ತಲೆ ಎತ್ತಿ ನಿಲ್ಲುವಂತಾಗಬೇಕು ಎಂದು ತಿಳಿಸಿದರು.



ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾಮಂದಿರದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಶ್ರೀ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಶಾಸಕ ಎಲ್.ನಾಗೇಂದ್ರ ಪುಷ್ಪ ನಮನ ಸಲ್ಲಿಸಿದರು. ಚಿತ್ರದಲ್ಲಿ ಚಿತ್ರದುರ್ಗದ ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಉಪಮೇಯರ್ ಡಾ.ಜಿ.ರೂಪಾ, ಬೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮು, ಬೋವಿ ಸಮಾಜದ ಜಿಲ್ಲಾಧ್ಯಕ್ಷ ನಾಗರಾಜು ಇನ್ನಿತರರಿದ್ದಾರೆ.

ಚಿತ್ರದುರ್ಗದ ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಾತನಾಡಿ, ಸಿದ್ದರಾಮೇಶ್ವರ ಜಯಂತಿಯನ್ನು ಭಕ್ತಿಭಾವದಿಂದ ಆಚರಣೆ ಮಾಡುತ್ತಿದ್ದೇವೆ. ಕಾಯಕ ಮತ್ತು ಶ್ರಮಿಕ ವರ್ಗದವರಿಗೆ ಬಿಸಿಲೆಂದರೆ ಪ್ರೀತಿ, ಆದರೆ ನೆರಳು ನೀಡುತ್ತಿರುವ ಜನ. ದುಡಿಯುವ ಜನ–ಕುಡಿಯುವ ಜನ ಆಗದೆ, ದುಡಿಯುವ ಜನ ಕೂಡಿ ಇರುವ ಜನರಾಗಬೇಕು. ಓದುವ, ಕೇಳುವ ಮತ್ತು ಬರೆಯುವ ಜನರಾಗ ಬೇಕು ಎಂದು ಕರೆ ನೀಡಿದರು.

ಬರೆಯುವ ವ್ಯಕ್ತಿತ್ವ ಹೊಂದಿದ್ದ ಶ್ರೀ ಸಿದ್ದರಾಮೇಶ್ವರರು ಬರೆದ ವಚನಗಳಲ್ಲಿ ಇದುವರೆಗೆ 1900 ಮಾತ್ರ ಸಿಕ್ಕಿದ್ದು, ಯಾವ ಸಾಹಿತ್ಯಕ್ಕೆ ಜೀವ ಇದೆಯೋ ಆ ಜೀವನ ಸಿದ್ದರಾಮರ ಸಾಹಿತ್ಯದಲ್ಲಿದೆ ಎಂದರು.

ಮುಖ್ಯ ಭಾಷಣ ಮಾಡಿದ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಮಾಜಿ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ, ಶ್ರೀ ಸಿದ್ದರಾಮೇಶ್ವರರ ಜೀವನ, ತತ್ವಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಉಪಮೇಯರ್ ಡಾ.ಜಿ. ರೂಪಾ, ಮುಖಂಡರಾದ ಬೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಮು, ಬೋವಿ ಸಮಾಜದ ಜಿಲ್ಲಾಧ್ಯಕ್ಷ ನಾಗರಾಜು ಚಿನ್ನಸ್ವಾಮಿ, ಗುರಪ್ಪ, ಅಪರ ಜಿಲ್ಲಾಧಿಕಾರಿ ಕವಿತಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಸುದರ್ಶನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

**ಆಕರ್ಷಕ ಮೆರವಣಿಗೆ:** ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಭಾವಚಿತ್ರದ ಆಕರ್ಷಕ ಮೆರವಣಿಗೆ ನಡೆಸಲಾಯಿತು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಅವರಣದಿಂದ ಕಲಾಮಂದಿರದವರೆಗೆ ನಡೆದ ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು, ಬೋವಿ ಸಮಾಜದ ಮುಖಂಡರು ಭಾಗವಹಿಸಿದ್ದರು.

### ಅಧಿಕಾರಿಗಳ ಗೈರು: ಜಿಲ್ಲಾಡಳಿತದ ವಿರುದ್ಧ ಅಸಮಾಧಾನ

ಮೈಸೂರು, ಫೆ.6– ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಪರವಾಗಿ ಯಾರೊಬ್ಬರೂ ಆಗಮಿಸದೆ ಗೈರು ಹಾಜರಾಗಿರುವುದಕ್ಕೆ ಬೋವಿ ಸಮಾಜದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ಮೆರವಣಿಗೆ ಹಿನ್ನೆಲೆಯಲ್ಲಿ ಕಲಾಮಂದಿರದಲ್ಲಿ ಕಾರ್ಯಕ್ರಮ ತಡವಾಗಿ ಆರಂಭವಾದರೂ ಸರ್ಕಾರದ ಕಾರ್ಯಕ್ರಮದಲ್ಲಿ ಯಾರೊಬ್ಬರೂ ಜಿಲ್ಲಾಡಳಿತದ ಪರವಾಗಿ ಹಾಜರಾಗಿರಲಿಲ್ಲ. ಇದು ಸಹಜವಾಗಿ ಸಮಾಜದ ಮುಖಂಡರಲ್ಲಿ ಅಸಮಾಧಾನ ಉಂಟು ಮಾಡಿತು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿ, ಕಲಾಮಂದಿರದ ವೇದಿಕೆ ಬಳಿ ಬಂದು ಪ್ರತಿರೋಧ ವ್ಯಕ್ತಪಡಿಸಿದರು.

ಬಳಿಕ ಚಿತ್ರದುರ್ಗದ ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಮಧ್ಯ ಪ್ರವೇಶಿಸಿ, ಸಮಾಜದ ಮುಖಂಡರನ್ನು ಸಮಾಧಾನಪಡಿಸಿದರು.

## ಇಂದು ಉಪನ್ಯಾಸ

ಮೈಸೂರು,ಫೆ.6–ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಹಾತ್ಮ ಗಾಂಧಿ ಅಧ್ಯಯನ ಪೀಠದ ವತಿಯಿಂದ ಫೆ.7ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿ 'ಯುವಜನರಿಗಾಗಿ ಗಾಂಧಿ' ಕುರಿತು ವಿಶೇಷ ಉಪನ್ಯಾಸ, ಪುಸ್ತಕ ಬಿಡುಗಡೆ, ಗಾಂಧೀಜಿಯವರ ಛಾಯಾಚಿತ್ರ ಪ್ರದರ್ಶನ ಹಾಗೂ ಖಾದಿ ವಸ್ತುಗಳ ಮಾರಾಟ ಮತ್ತು ಪ್ರದರ್ಶನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೆ ಪಿ.ಕೃಷ್ಣ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಭಾಷಣಕಾರರಾಗಿ ನಾಟಕಕಾರ, ರಂಗಕರ್ಮಿ ಪ್ರಸನ್ನ ಹೆಗ್ಗೋಡು ಆಗಮಿಸುವರು.



ಮೈಸೂರು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಮುನಿರಾಜುಗೌಡರ ನೇತೃತ್ವದಲ್ಲಿ ಯುವಮೋರ್ಚಾ ವಿಶೇಷ ಸಭೆ ನಡೆಯಿತು. ಈ ವೇಳೆ ಜಿಲ್ಲಾ ಸಮಾವೇಶ, ಬೂತ್ ಮಟ್ಟದ ಕಾರ್ಯಕ್ರಮ ಹಾಗೂ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ನಗರಾಧ್ಯಕ್ಷ ಶ್ರೀವತ್ಸ, ವಿಭಾಗ ಸಂಘಟನಾ ಕಾರ್ಯದರ್ಶಿ ಕುಮಾರಣ್ಣ, ಸುಬ್ಬಣ್ಣ, ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ವಾಣೀಶ್, ಯುವಮೋರ್ಚಾ ಅಧ್ಯಕ್ಷ ಎಂ.ಜೆ.ಕಿರಣ್‌ಗೌಡ, ಭರತ್‌ಕುಮಾರ್, ಸಂತೋಷಕುಮಾರ, ವಿವಿಧ ಕ್ಷೇತ್ರದ ಅಧ್ಯಕ್ಷರು, ನಗರ ಪದಾಧಿಕಾರಿಗಳು ಇದ್ದರು.

## ಅರ್ಜಿ ಆಹ್ವಾನ

ಮೈಸೂರು, ಫೆ.6– ಸಮಾಜ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ NABHನಿಂದ ಮಾನ್ಯತೆ ಪಡೆದ HCGL ಹಾಸ್ಪಿಟಲ್ ಮೂಲಕ ಶೇ.75 ಉದ್ಯೋಗ ಖಾತರಿಯೊಂದಿಗೆ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ 3 ತಿಂಗಳ ವಸತಿ ಸಹಿತ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್–ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆ.13 ಕೊನೆಯ ದಿನ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.sw.kar.nic. in ಅನ್ನು ಸಂಪರ್ಕಿಸಬಹುದು.

## ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಮೈಸೂರು,ಫೆ.6– ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ–1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022–23ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆ.11ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು www.bcwd. karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಫೆ.11 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080–805037 0006, www.bcwd.karn ata ka.gov.in ಸಂಪರ್ಕಿಸಬಹುದು.

# ಹಾರೋಹಳ್ಳಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ, ಶಂಭುಲಿಂಗೇಶ್ವರ ದೇವಸ್ಥಾನ ನಿರ್ಮಾಣಕ್ಕೆ ಶಂಕುಸ್ಥಾಪನೆ

## ಊರಿನ ಅಭಿವೃದ್ಧಿಗೆ ಸಹಕರಿಸುವುದಾಗಿ ಮಾವಿನಹಳ್ಳಿ ಸಿದ್ದೇಗೌಡರ ಭರವಸೆ





**ಮೈಸೂರು:** ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಮೈಮುಲ್ ಮಾಜಿ ಅಧ್ಯಕ್ಷ ಎಸ್.ಸಿದ್ದೇಗೌಡ ಗುದ್ದಲಿಪೂಜೆ ನೆರವೇರಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು ದೇವಾಲಯ ನಿರ್ಮಾಣಕ್ಕೆ ವೈಯಕ್ತಿಕವಾಗಿ ನೆರವಾಗುವುದಾಗಿ ಇದೇ ವೇಳೆ ಭರವಸೆ ನೀಡಿದರಲ್ಲದೆ, ಗ್ರಾಮದ ಅಭಿವೃದ್ಧಿಗೂ ಸಹಕರಿಸುವುದಾಗಿ ಹೇಳಿದರು.

ಕೆ.ಪಿ.ಸಿ.ಸಿ ಸದಸ್ಯ ಕೆ.ಮರೀಗೌಡ ಮಾತನಾಡಿ, ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಮತ ನೀಡಿ, ಸಿದ್ದರಾಮಯ್ಯರಿಗೆ ಬಲ ನೀಡಬೇಕು. ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ ಗ್ರಾಮವನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಇದಕ್ಕೂ ಮೊದಲು ಜಯಪುರ ಹೋಬಳಿ ಬರಡನಪುರ ಗ್ರಾಮದ ಮಹಾಂತೇಶ್ವರ ಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡರು ಮಹಾಂತೇಶ್ವರಸ್ವಾಮಿಯವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬೀರಿಹುಂಡಿ ಬಸವಣ್ಣ, ಯರಗನಹಳ್ಳಿ ಮಾದೇಗೌಡ, ಹಾರೋಹಳ್ಳಿ ಕ್ಷೇತ್ರದ ತಾ.ಪಂ ಮಾಜಿ ಸದಸ್ಯ ಸುರೇಶ್‌ಕುಮಾರ್, ಮಾಜಿ ಮೇಯರ್ ಪುರುಷೋತ್ತಮ್, ಗ್ರಾಮ ಪಂಚಾಯಿತಿ ಸದಸ್ಯರಾದ ಆರ್.ನಟರಾಜು, ಜಯಲಕ್ಷ್ಮಿ, ಮದ್ದೂರು ಶ್ರೀಧರ್, ರೇವಣ್ಣ, ಮಂಡನಹಳ್ಳಿ ಚೆಲುವರಾಜು, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

## ಮೈಸೂರು ಹಾಗೂ ಸುತ್ತಮುತ್ತ ಇಂದು...



### ಇಂದಿನ ಪಂಚಾಂಗ

**7.2.2023 ಮಂಗಳವಾರ, ಮಳೆ ನಕ್ಷತ್ರ: ಧನಿಷ್ಠ, 6.02.2023ರಿಂದ 18.02.2023 ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಮಾಘ ಮಾಸ, ಕೃಷ್ಣ ಪಕ್ಷ, ತಿಥಿ: ಬಿದಿಗೆ, ನಕ್ಷತ್ರ: ಮಖ, ರಾಹುಕಾಲ: ಮಧ್ಯಾಹ್ನ 3ರಿಂದ 4.30ರವರೆಗೆ**

■ **ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ:** ಮಹಾಶಿವರಾತ್ರಿ ಪ್ರಯುಕ್ತ ರಾಮಕೃಷ್ಣನಗರದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳ ಪುಣ್ಯದರ್ಶನ, ಪ್ರತಿದಿನ ಸಂಜೆ 6.30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 7ರಿಂದ ಬಿ.ಕೆ.ಮಂಜುಳ ಅವರಿಂದ 'ಪರಮಾತ್ಮ ದರ್ಶನ' ಕುರಿತು ಉಪನ್ಯಾಸ, ಸ್ಥಳ: ಖಾಲಿ ನಿವೇಶನ, ಸುಮಿತ್ರ ಸ್ಟೀಲ್ ಎದುರು, ಚದುರಂಗ ರಸ್ತೆ, ರಾಮಕೃಷ್ಣನಗರ, ಐ ಬ್ಲಾಕ್.

■ **ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ:** ಯುವಜನರಿಗಾಗಿ ಗಾಂಧಿ ಕುರಿತು ಉಪನ್ಯಾಸ, ಪುಸ್ತಕ ಬಿಡುಗಡೆ, ಗಾಂಧೀಜಿಯವರ ಛಾಯಾಚಿತ್ರ ಪ್ರದರ್ಶನ, ಖಾದಿ ವಸ್ತುಗಳ ಮಾರಾಟ ಮತ್ತು ಪ್ರದರ್ಶನ, ಅಧ್ಯಕ್ಷತೆ: ಕರಾಮುವಿವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ಉದ್ಘಾಟನೆ: ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೂಡೆ ಪಿ. ಕೃಷ್ಣ, ಮುಖ್ಯ ಭಾಷಣಕಾರರು: ನಿವೃತ್ತ ಪ್ರಾಧ್ಯಾಪಕ ಪ್ರೊ. ಜೀವನ್‌ಕುಮಾರ್, ಸ್ಥಳ: ಕಾವೇರಿ ಸಭಾಂಗಣ, ಕರಾಮುವಿವಿ, ಬೆಳಗ್ಗೆ 11ಕ್ಕೆ.

■ **ಧಾರ್ಮಿಕ ದತ್ತಿ ಇಲಾಖೆ :** ಶ್ರೀ ತ್ರಿಣೇಶ್ವರ ಸ್ವಾಮಿಯ ಬ್ರಹ್ಮೋತ್ಸವ, ರಾತ್ರಿ 7ಕ್ಕೆ ಪಲ್ಲಕ್ಕಿ ಉತ್ಸವ, ಧ್ವಜಾರೋಹಣ, ಮೂಕಬಲಿ ಪ್ರಧಾನ, ಸ್ಥಳ: ಶ್ರೀ ತ್ರಿಣೇಶ್ವರ ಸ್ವಾಮಿ ದೇವಸ್ಥಾನ, ಮೈಸೂರು ಅರಮನೆ ಆವರಣ.

■ **ಶ್ರೀ ದಿಗಂಬರ ಜೈನ ಸಮಾಜ :** ಪರಮಪೂಜ್ಯ ಅಭಿನವ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪುರಪ್ರವೇಶ ಮತ್ತು ಗುರುವಂದನೆ, ಕಾರ್ಯಕ್ರಮ, ಬೆಳಗ್ಗೆ 8ಕ್ಕೆ ಪ್ರವೇಶ, ಬೆಳಗ್ಗೆ 8.30ಕ್ಕೆ ತೀರ್ಥಂಕರರಿಗೆ ಅಭಿಷೇಕ ಪೂಜೆ, ಆರಾಧನೆ, ಮಧ್ಯಾಹ್ನ 12ಕ್ಕೆ ಧಾರ್ಮಿಕ ಸಭೆ, ಸಾನ್ನಿಧ್ಯ: ಪರಮಪೂಜ್ಯ ಅಭಿನವ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಅಧ್ಯಕ್ಷತೆ: ಶ್ರೀ ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್‌ಪ್ರಸಾದ್, ಮಧ್ಯಾಹ್ನ 1ಕ್ಕೆ ಪೂಜ್ಯರ ಪಾದಪೂಜೆ ಮತ್ತು ಗುರುವಂದನೆ, ಸ್ಥಳ: ಕೋಟೆ ಶ್ರೀ ಶಾಂತಿನಾಥ ಜೈನ ಬಸದಿ, ನ್ಯೂ ಸಯ್ಯಾಜಿರಾವ್ ರಸ್ತೆ.

■ **ಶ್ರೀ ಚಿಕ್ಕಲಿಂಗೇಶ್ವರ ಸ್ವಾಮಿ ದೇವಸ್ಥಾನ :** ಶ್ರೀ ಚಿಕ್ಕಲಿಂಗಣ್ಣ ಸ್ವಾಮಿಗಳವರ 86ನೇ ವರ್ಷದ ಆರಾಧನಾ ಮಹೋತ್ಸವ, ಬೆಳಗ್ಗೆ 7.30 ರಿಂದ ಶ್ರೀ ಚಿಕ್ಕಲಿಂಗೇಶ್ವರಸ್ವಾಮಿಯವರಿಗೆ ಏಕವಾರ ರುದ್ರಾಭಿಷೇಕ, ಬೆಳಗ್ಗೆ 10.30 ರಿಂದ ಶ್ರೀ ಸಹಜಾನಂದಭಾರತಿ ಸ್ವಾಮಿ ವಿರಚಿತ ಶ್ರೀ ಗುರುಭಕ್ತಿ ಸಾರ ಕಾವ್ಯವಾಚನ, ಮಹಾಮಂಗಳಾತಿ, ಪ್ರಸಾದ ವಿನಿಯೋಗ, ಸಂಜೆ ವಿ.ಎಸ್. ಶ್ರೀನಿವಾಸನ್ ಮತ್ತು ವೃಂದದವರಿಂದ ಪ್ರವಚನ, 6.30 ರಿಂದ ಕಾವ್ಯವಾಚನ 'ನರಸಿಂಹ ಅವತಾರ' ಕನ್ನಡ ಭಾಗವತ, ಹಿರಿಯ ಗಮಕಿ ಕೃ. ರಾಮಚಂದ್ರ ಅವರಿಂದ ವಾಚನ, ವ್ಯಾಖ್ಯಾನ : ವಿದುಷಿ ಡಾ. ಜ್ಯೋತಿಶಂಕರ್, ಸ್ಥಳ: ದೇವಸ್ಥಾನ ಆವರಣ.

■ **ಶ್ರೀ ತ್ಯಾಗರಾಜ ಸಂಗೀತ ಸಭಾ ಚಾರಿಟಬಲ್ ಟ್ರಸ್ಟ್ :** ಫೆಬ್ರವರಿ ತಿಂಗಳ ಕಾರ್ಯಕ್ರಮಗಳು, ಸಂಜೆ 6 ರಿಂದ ವಿದುಷಿ ಅಮೃತವರ್ಷಿಣಿ ಭಾರ್ಗವ ಮತ್ತು ವಿದ್ವಾನ್ ವಿಶ್ವೇಶ್ವರ ಭಾರ್ಗವ ಅವರಿಂದ ದ್ವಂದ್ವ ಪಿಟೀಲು ವಾದನ, ವಿದ್ವಾನ್ ಶಾಂತಕುಮಾರ್–ಪಿಟೀಲು, ವಿದ್ವಾನ್ ದಾಸಪ್ಪ–ಮೃದಂಗ, ಸ್ಥಳ: ಶ್ರೀ ವಿನಾಯಕ ದೇವಸ್ಥಾನ, ಕೃಷ್ಣದೇವರಾಯ ವೃತ್ತದ ಬಳಿ, 2ನೇ ಹಂತ ವಿಜಯನಗರ.

■ **ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ :** ರಾಷ್ಟ್ರೀಯ ಏಕೀಕರಣ ಶಿಬಿರ, ಬೆಳಗ್ಗೆ 6.30ಕ್ಕೆ ಧ್ವಜಾರೋಹಣ, 9.30ಕ್ಕೆ ಶ್ರಮದಾನ, ಸಂಜೆ 4ಕ್ಕೆ ನಾಡೋಜ ಡಾ. ವೂಡೆ ಪಿ. ಕೃಷ್ಣ ಅವರಿಂದ ಗಾಂಧೀಜಿ ಚಿಂತನೆಗಳು ಕುರಿತು ಉಪನ್ಯಾಸ, ಸಂಜೆ 5.30ಕ್ಕೆ ಕ್ರೀಡೆ, 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಸ್ಥಳ: ಎನ್‌ಎಸ್‌ಎಸ್ ಭವನ, ಸರಸ್ವತಿಪುರಂ.

■ **ಜಾತ್ಯತೀತ ಜನತಾದಳ, ಚಾಮರಾಜ ಕ್ಷೇತ್ರ:** ಚಾಮರಾಜ ಕ್ಷೇತ್ರದ ವಿಧಾನಸಭಾ ವಾರ್ಡ್‌ಗಳ ಪೂರ್ವಭಾವಿ ಜನಸಂಪರ್ಕ ಮತ್ತು ಕಾರ್ಯಕರ್ತರ ಯೋಜನಾ ಸಭೆ, ಸ್ಥಳ: ಲಕ್ಷ್ಮೀಕಾಂತನಗರ ಸಮುದಾಯ ಭವನ, ಹೆಬ್ಬಾಳು, ಸಂಜೆ 5ಕ್ಕೆ.

### ಮೈಸೂರು ಆಕಾಶವಾಣಿ



**ಬೆಳಗ್ಗೆ:** 6.10 ಚಿಂತನ, 6.15 ಗೀತಾರಾಧನ, 6.35 ಶ್ರದ್ಧೆಯ ಶಿಲ್ಪ–ಮೈಸೂರು ಸುತ್ತಲಿನ ದೇಗುಲಗಳ ಪರಿಚಯ, ಪ್ರಸ್ತುತಿ– ಡಾ.ಟಿ.ಎಸ್. ಗೋಪಾಲ್, 6.40 ಅರಿವಿನ ಶಿಖರ– ಸರ್ವಜ್ಞನ ತ್ರಿಪದಿಗಳನ್ನಾಧರಿಸಿದ ಕಾರ್ಯಕ್ರಮ ಸರಣಿ, ಗಾಯನ– ಸದಾಶಿವ ಪಾಟೀಲ್, ಪಿ.ಎಸ್. ರಂಜನಿ, ವ್ಯಾಖ್ಯಾನ–ಡಾ. ಲತಾ ರಾಮಕೃಷ್ಣ, 6.50 ರೈತರಿಗೆ ಸಲಹೆ, 7.15 ಕಾದಂಬರಿ ವಿಹಾರ–ದೂರ ಸರಿದರು ಕಾದಂಬರಿಯ ಪ್ರಸ್ತುತಿ– ಉಮೇಶ್.ಎಸ್., 10.00 ಅವಧರಿಸು ಬಾ ಅಮರನಾರೇಯಣ –ಕಾರ್ಯಕ್ರಮ ಸರಣಿ, ಸಂಶೋಧನೆ, ಆಲೇಖ ಮತ್ತು ಸಂಗೀತ ನಿರ್ದೇಶನ–ಟಿ.ಎಸ್.ವಸಂತಮಾಧವಿ, ಪರಿಕಲ್ಪನೆ ಮತ್ತು ನಿರೂಪಣೆ–ಡಾ.ಎನ್.ರಘು **ಮಧ್ಯಾಹ್ನ:** 12.30 ದೇವರನಾಮ, 1.20 ಭಾವಗೀತೆಗಳು–ವೃಂದಗಾನ, 3.00 ವಿ. ವಂಶಿಧರ್– ವೇಣುವಾದನ, 4.00 ಕಥಾ ಕಾಲಕ್ಷೇಪ "ಶ್ರೀ ರಾಘವೇಂದ್ರ ವಿಜಯ", ಪ್ರಸ್ತುತಿ–ಬೇಲೂರು ವಸಂತಲಕ್ಷ್ಮೀ, 6.50 ಕೃಷಿರಂಗ–ಕಿಸಾನ್‌ವಾಣಿ– ಸಾವಯವ ಹಾಗೂ ಸಮಗ್ರ ಕೃಷಿಯ ಅನುಭವವನ್ನು ಹಂಚಿಕೊಳ್ಳುತ್ತಾರೆ ನಾಗೇಂದ್ರಪ್ಪ ಹಾಗೂ ನೀಲಮ್ಮ, 9.15 ಯಕ್ಷಗಾನದ ಹಾಡುಗಳು–ಸಿ.ಹೆಚ್.ಶಂಕರ ಕಾಮತ್ ಮತ್ತು ಸಂಗಡಿಗರು, 9.30 ವಿ. ಶ್ರೀಕಾಂತ್–ವಯೋಲಿನ್

# ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಫೆಬ್ರವರಿ 7 ಮಂಗಳವಾರ 2023

ಸಂಪುಟ: 43 | ಸಂಚಿಕೆ: 290 | ಪುಟಗಳು: 12

ದೂರವಾಣಿ: 2496520, 2496521, 2496526, 2496527, 2496528,
ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್,
ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com


₹4




## ಶೃಂಗೇರಿ ಚಂದ್ರಮೌಳೇಶ್ವರ ದೇವಸ್ಥಾನ ಒಡೆದವರು, ಛತ್ರಪತಿ ಶಿವಾಜಿ, ಗಾಂಧೀಜಿಯವರ ಕೊಂದಂತಹ ಪೇಶ್ವೆ ಡಿಎನ್‌ಎಯುಕ್ತ ವ್ಯಕ್ತಿಯ

# ಕರ್ನಾಟಕ ಮುಖ್ಯಮಂತ್ರಿ ಮಾಡಲು ಹೊರಟಿವೆ ಬಿಜೆಪಿ, ಆರ್‌ಎಸ್‌ಎಸ್

- ತಮ್ಮ ಹೇಳಿಕೆ ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
- ದಕ್ಷಿಣ ಭಾಗದ ಬ್ರಾಹ್ಮಣರು 'ಸರ್ವೇ ಜನಃ ಸುಖಿನೋ ಭವಂತು' ಅಂದರೆ, ಪೇಶ್ವೆ ಮೂಲದವರು 'ಸರ್ವೇ ಜನೋ ನಾಶೋ ಭವಂತು' ಅಂತಾರೆ
- ನಮ್ಮ ರಾಜ್ಯದ ಬ್ರಾಹ್ಮಣ ಸಮುದಾಯ ನಿಂದಿಸಿಲ್ಲ; ಇವರು ಸಿಎಂ ಆಗುವುದಾದರೆ ನನ್ನ ಬೆಂಬಲವೂ ಇದೆ
- ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲೇ ಬಿಜೆಪಿ ಬುಡಕ್ಕೆ ಡೈನಾಮೆಟ್ ಇಟ್ಟ ಕುಮಾರಣ್ಣ
- ವೀರಶೈವ ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗದವರು, ದಲಿತರು ಬಿಜೆಪಿಗೆ ಮತ ಹಾಕುವ ಮುನ್ನ ಯೋಚಿಸಲಿ!



ಬೆಂಗಳೂರು, ಫೆ.6(ಕೆಎಂಶಿ)– ಮರಾಠಿ ಪೇಶ್ವೆಗಳ ಡಿಎನ್‌ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಹೊರಟಿವೆ. ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಯಶವಂತಪುರ ವಿಧಾನಸಭೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಪೇಶ್ವೆಗಳ ಡಿಎನ್‌ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆ ಎಂದು ಹೇಳಿದ್ದೇನೆ. ಇದಕ್ಕೆ ಗಾಬರಿ ಯಾಕೆ, ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ▶ 9ನೇ ಪುಟಕ್ಕೆ

"ಚುನಾವಣಾ ಹೊಸ್ತಿಲಿನಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರು ಸಿಡಿಸಿರುವ ಬ್ರಾಹ್ಮಣ ಮುಖ್ಯಮಂತ್ರಿ ಬಾಂಬ್ ಬಿಜೆಪಿಯಲ್ಲಿ ತಲ್ಲಣ ಉಂಟು ಮಾಡಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಬಳಸಿಕೊಂಡು ಆ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿದ್ದ ಬಿಜೆಪಿಗೆ ಕುಮಾರಸ್ವಾಮಿಯವರ ಈ ಹೇಳಿಕೆ ನುಂಗಲಾರದ ತುತ್ತಾಗಿದೆ. ಬ್ರಾಹ್ಮಣರು ಮುಖ್ಯಮಂತ್ರಿ ಆಗುತ್ತಾರೆ ಎಂದಾದರೆ, ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗದವರು ಹಾಗೂ ದಲಿತರ ಮತಗಳು ಬಿಜೆಪಿಗೆ ವಿರುದ್ಧವಾಗಿ ಚಲಾವಣೆಯಾಗುವ ಅಪಾಯವಿರುವುದರಿಂದ ಬಿಜೆಪಿ, ಕುಮಾರಸ್ವಾಮಿ ಹೇಳಿಕೆಯಿಂದ ಕಂಗೆಟ್ಟಿದೆ. ಅದೇ ವೇಳೆ ಈ ಮತಗಳನ್ನು ತಮ್ಮತ್ತ ಸೆಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮದೇ ಆದ ತಂತ್ರಗಳನ್ನು ರೂಪಿಸುತ್ತಿವೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

### ಎಚ್‌ಡಿಕೆ ಹೇಳಿಕೆಗೆ ಪೇಜಾವರ ಶ್ರೀ ಬೇಸರ



ಮಂಡ್ಯ: ಬ್ರಾಹ್ಮಣರಲ್ಲಿ ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ. ಸಂಖ್ಯಾಬಲ ಇಲ್ಲ. ಅಲ್ಪಸಂಖ್ಯಾತರು ಆದ್ದರಿಂದ ಏನು ಮಾತನಾಡಿದರೂ ನಡೆಯುತ್ತೆ ಎಂದು ಮಾತನಾಡುತ್ತಾರೆ ಅಂತ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿ ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿಬರುತ್ತಿದೆ. ಪ್ರತಿ ಚುನಾವಣೆ ಬಂದಾಗ ಇದು ಹೆಚ್ಚು ಕಾಣುತ್ತದೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಇದ್ದಾರೆ, ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ. ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು. ಬ್ರಾಹ್ಮಣರು ಭಾರತದ ಪ್ರಜೆಗಳಲ್ಲವೆ ಎಂದು ಪ್ರಶ್ನಿಸಿದರು. ಬ್ರಾಹ್ಮಣರಿಂದಲೇ ಗಾಂಧಿ ಹತ್ಯೆ ▶ 9ನೇ ಪುಟಕ್ಕೆ

### ಸಿಎಂ ಆಗಿದ್ದಾಗಲೇ ಬ್ರಾಹ್ಮಣರಿಗೆ ಭೂಮಿ ಕೊಟ್ಟೆ, ಅಭಿವೃದ್ಧಿ ಪ್ರಾಧಿಕಾರ ಮಾಡಿದೆ

ಬ್ರಾಹ್ಮಣ ಮಹಾಸಭಾಕ್ಕೆ ನಾನು ಹೇಳುವುದಿಷ್ಟೆ, ಬ್ರಾಹ್ಮಣ ಸಮುದಾಯದ ವಿರುದ್ಧ ನಾನು ಹೇಳಿಕೆ ಕೊಟ್ಟಿಲ್ಲ. ನಾನು ಸಿಎಂ ಆಗಿದ್ದಾಗಲೇ ಬ್ರಾಹ್ಮಣ ಮಹಾಸಭಾಗೆ ಬನಶಂಕರಿ ಬಳಿ ಜಾಗ ಕೊಟ್ಟಿದ್ದೆ. ಎರಡನೇ ಬಾರಿ ಸಿಎಂ ಆಗಿದ್ದಾಗ ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದೇನೆ. ಸತ್ಯ ಹೀಗಿರುವಾಗ ಕೆಲವರು ನನ್ನ ಹೇಳಿಕೆ ತಿರುಚಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ▶ 9ನೇ ಪುಟಕ್ಕೆ

### ಹತಾಶೆಯಿಂದ ಎಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ



ಶಿವಮೊಗ್ಗ: ಹಾಸನದ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಐದರಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂಬ ವರದಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿಗೆ ಸಿಕ್ಕಿದೆ. ಹತಾಶೆಗೊಂಡಿರುವ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ? ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಸೊರಬದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ▶ 9ನೇ ಪುಟಕ್ಕೆ



"ಕುಮಾರಸ್ವಾಮಿ ಹೇಳಿದ ಎಲ್ಲವನ್ನು ನಾನು ಒಪ್ಪುವುದಿಲ್ಲ. ಆರ್‌ಎಸ್‌ಎಸ್ ಅವರು ತೀರ್ಮಾನ ಮಾಡಿರಬಹುದು. ಆದರೆ ಅವರು ಬಹುಮತ ಬಂದ್ರೆ ತಾನೇ ನಿರ್ಧಾರ ಮಾಡೋದು. ಬಿಜೆಪಿಯವರಿಗೆ ಯಾವಾಗ ಬಹುಮತ ಬಂದಿದೆ. 2023ರಲ್ಲಿ ಬಿಜೆಪಿ 50 ರಿಂದ 60 ಸೀಟು ಬರುತ್ತವೆ ಅಷ್ಟೆ. –ಸಿದ್ದರಾಮಯ್ಯ

# ಜನರ ಜೀವನ ಮಟ್ಟ ಸುಧಾರಣೆಗೆ ಸ್ಥಿರ ಸರ್ಕಾರ ಅಧಿಕಾರಕ್ಕೆ ತನ್ನಿ

## ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಪರೋಕ್ಷ ಕರೆ

### 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಗ್ರಿಗಳ ಐದು ಪಟ್ಟು ಕಳೆದ 8 ವರ್ಷಗಳಲ್ಲಿ ತಯಾರಾಗಿದೆ: ಪ್ರಧಾನಿ ಮೋದಿ



**ತುಮಕೂರು:** ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ ಉತ್ಪಾದನಾ ಘಟಕವೂ ಒಂದು ನಿದರ್ಶನ. 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಗ್ರಿಗಳ ಐದು ಪಟ್ಟು ಸಾಮಗ್ರಿಗಳು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಬ್ಬಿ ತಾಲೂಕಿನ ಬಿದರಹಳ್ಳ ಕಾವಲ್‌ನಲ್ಲಿ ತಲೆ ಎತ್ತಿರುವ ಏಷ್ಯಾ ಅತೀ ದೊಡ್ಡ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ ಹೆಲಿಕಾಪ್ಟರ್ ನಿರ್ಮಾಣ ಘಟಕವನ್ನು ಲೋಕಾರ್ಪಣೆ ಮಾಡಿ ಮೋದಿ ಮಾತನಾಡಿದರು. 2014ಕ್ಕೂ ಮೊದಲು ಹೇಗಿತ್ತು ಅಂತ ನೆನಪಿದೆಯಾ 2014ಕ್ಕೂ ಮುಂಚಿನ 15 ವರ್ಷ ಏರೋಸ್ಪೇಸ್‌ನಲ್ಲಿ ತಯಾರಾಗಿದ್ದ ರಕ್ಷಣಾ ಸಾಮಗ್ರಿಗಳ ಐದು ಪಟ್ಟು ಕಳೆದ ಎಂಟು ವರ್ಷಗಳಲ್ಲಿ ತಯಾರಾಗಿದೆ. ಈ ಎಚ್‌ಎಎಲ್ ಘಟಕದಲ್ಲಿ ಯುದ್ಧ ಹೆಲಿಕಾಪ್ಟರ್‌ಗಳ ತಯಾರಿಕೆಯೂ ಆಗಲಿದೆ. ನಮ್ಮ ಸೇನೆಗೆ ಮತ್ತಷ್ಟು ಬಲವನ್ನು ಈ ಘಟಕ ತುಂಬಲಿದೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

ಖಾಸಗಿ ವಲಯಕ್ಕೂ ರಕ್ಷಣಾ ವಲಯದಲ್ಲಿ ಅವಕಾಶ ಕೊಡಲಾಗಿದೆ. ಇದನ್ನು ನೆಪ ಮಾಡಿ ನಮ್ಮ ಸರ್ಕಾರದ ಮೇಲೆ ತರಹೇವಾರಿ ಆರೋಪ ಮಾಡಲಾಯಿತು. ಇದೇ ಎಚ್‌ಎಎಲ್ ನೆಪ ಮಾಡಿ ಜನರಿಗೆ ಸುಳ್ಳು ಹೇಳಲಾಯಿತು. ಸುಳ್ಳು ಎಷ್ಟೇ ಪ್ರಬಲವಾಗಿದ್ದರೂ ಎಷ್ಟು ಜನಕ್ಕೆ ಹೇಳಿದರೂ ಒಂದು ದಿನ ಸುಳ್ಳು ಸತ್ಯದ ಎದುರು ಸೋಲಲೇಬೇಕು. ಇಂದು ಎಚ್‌ಎಎಲ್‌ನ ಶಕ್ತಿ ವೃದ್ಧಿಯಿಂದ ಸುಳ್ಳುಕೋರರ ವೇಷ ಕಳಚಿದೆ. ಭಾರತೀಯ ಸೇನೆಗೆ ಎಚ್‌ಎಎಲ್ ಆಧುನಿಕ ತೇಜಸ್ ತಯಾರಿಸುತ್ತಿದೆ. ರಕ್ಷಣಾ ವಲಯದಲ್ಲಿ ಎಚ್‌ಎಎಲ್ ಭಾರತದ ಆತ್ಮ ನಿರ್ಭರಕ್ಕೆ ಬಲ ಕೊಡುತ್ತಿದೆ ಎಂದರು.

ಕರ್ನಾಟಕ ಯುವ ಟ್ಯಾಲೆಂಟ್, ಯುವ ಅನ್ವೇಷಣೆಯ ನೆಲ. ಡ್ರೋಣ್‌ನಿಂದ ತೇಜಸ್ ನಿರ್ಮಾಣದವರೆಗೆ ರಾಜ್ಯದ ಪ್ರತಿಭೆಯನ್ನು ಜಗತ್ತು ನೋಡುತ್ತಿದೆ. ಡಬಲ್ ಇಂಜಿನ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಹೆಲಿಕಾಪ್ಟರ್ ಉತ್ಪಾದನಾ ಘಟಕವೂ ಒಂದು ನಿದರ್ಶನ. ಈ ಘಟಕದ ಶಿಲಾನ್ಯಾಸ ಮಾಡುವ ಸೌಭಾಗ್ಯ ನನ್ನದಾಗಿತ್ತು. ಹೆಲಿಕಾಪ್ಟರ್, ಯುದ್ಧ ನೌಕೆ, ಯುದ್ಧ ವಿಮಾನ ಸೇರಿದಂತೆ ಹಲವಷ್ಟು ರಕ್ಷಣಾ ಸಾಮಗ್ರಿಗಳು ಭಾರತದಲ್ಲೇ ತಯಾರಾಗುತ್ತಿದ್ದು ಈಗ ಡಬಲ್ ಎಂಜಿನ್ ಸರ್ಕಾರದ ಅವಧಿಯಲ್ಲಿ ಉದ್ಘಾಟನೆ ಮಾಡಲಾಗಿದೆ ಎಂದು ಹೇಳಿದರು. ಶಂಕುಸ್ಥಾಪನೆಗೊಂಡ ತುಮಕೂರು ಕೈಗಾರಿಕಾ ಟೌನ್‌ಶಿಪ್ ಉದ್ಯೋಗಗಳ ಬಾಗಿಲು ತೆರೆಯಲಿದೆ. ಟೌನ್‌ಶಿಪ್ ನಿರ್ಮಾಣ ಪಿಎಂ ಗತಿ ಶಕ್ತಿ ನ್ಯಾಷನಲ್ ಮಾಸ್ಟರ್ ಪ್ಲಾನ್ ಪ್ರಕಾರ ಆಗುತ್ತಿದೆ. ಈ ಟೌನ್‌ಶಿಪ್‌ಗೆ ಮಲ್ಟಿ ಮೋಡಲ್ ಕನೆಕ್ಟಿವಿಟಿ ಮಾಡಲಾಗುತ್ತಿದೆ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.

ಭೌತಿಕ ಮೂಲಸೌಕರ್ಯದಷ್ಟೇ ಸಾಮಾಜಿಕ ಮೂಲಸೌಕರ್ಯ ಒದಗಿಸಲು ನಾವು ಬದ್ಧರಾಗಿದ್ದೇವೆ. ಕೃಷಿ ನೀರಾವರಿ, ಮನೆಗಳಿಗೆ ನೀರು ಸಂಪರ್ಕ ಜಲಜೀವನ ಮಿಷನ್ ಯೋಜನೆಗೆ ಈ ಬಜೆಟ್‌ನಲ್ಲಿ 20 ಸಾವಿರ ಕೋಟಿ ಹೆಚ್ಚುವರಿ ಅನುದಾನ ಕೊಡಲಾಗಿದೆ. ಮನೆಗಳಿಗೆ ನೀರು ಸಿಗುವ ▶ 9ನೇ ಪುಟಕ್ಕೆ



## ಮೈಸೂರು ವಿಜಯನಗರ ವಾಟರ್ ಟ್ಯಾಂಕ್ ಬಳಿ ಕಾರಿನ ಕಿಟಕಿ ಗಾಜು ಒಡೆದು 10 ಲಕ್ಷ ರೂ.ನಗದು ಕಳವು

- ಗುತ್ತಿಗೆದಾರರು ಸಾಲ ಪಡೆದು ತಂದ ಹಣವಿದು; ಸಬ್ ರಿಜಿಸ್ಟ್ರಾರ್ ಕಚೇರಿ ಒಳಗೆ ಹೋಗಿ ಬರುವುದರೊಳಗೆ ಕಳ್ಳತನ
- ಹಾಡಹಗಲೇ ಅದೂ ಜನ, ವಾಹನ ದಟ್ಟಣೆ ನಡುವೆಯೇ ಖದೀಮರ ಕೈ ಚಳಕ

ಮೈಸೂರು, ಫೆ.6(ಎಂಕೆ)– ಕಾರಿನ ಗಾಜು ಒಡೆದು 10 ಲಕ್ಷ ರೂ. ಹಣ ದೋಚಿರುವ ಘಟನೆ ಮೈಸೂರಿನಲ್ಲಿ ಸೋಮವಾರ ಹಾಡಹಗಲೇ ನಡೆದಿದೆ. ವಿಜಯನಗರ ವಾಟರ್ ಟ್ಯಾಂಕ್ ಸಮೀಪ ಉಪನೋಂದಣಾಧಿಕಾರಿಗಳ ಕಚೇರಿ ಬಳಿ ಸಂಜೆ ಈ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಗೋವಿಂದೇಗೌಡ ಪೊಲೀಸರಿಗೆ ದೂರು ನೀಡಿದ್ದಾರೆ. ವಿಜಯನಗರ 2ನೇ ಹಂತದ ನಿವಾಸಿ, ಗುತ್ತಿಗೆದಾರ ಗೋವಿಂದೇಗೌಡ ಅವರು ತಮ್ಮ ಪರಿಚಿತರಿಂದ 10 ಲಕ್ಷ ರೂ. ಸಾಲ ಪಡೆದು, ▶ 6ನೇ ಪುಟಕ್ಕೆ

## ಮಧ್ಯಾಹ್ನ ಉದ್ಯಮಿ, ಪುತ್ರನ ಅಪಹರಣ; ರಾತ್ರಿ ನಂ.ಗೂಡು ಪೊಲೀಸ್ ಠಾಣೆಗೆ ಬಂದ ತಂದೆಮಗ!

- ಕೆಲವೇ ಗಂಟೆಯಲ್ಲಿ ಮೈಸೂರು–ಬನ್ನೂರು ರಸ್ತೆಯಲ್ಲಿ ಬಿಡುಗಡೆ
- ಅಪಹರಣಕ್ಕೆ ಬಳಸಿದ ಕಾರು ಚಾಮುಂಡಿಬೆಟ್ಟದ ತಪ್ಪಲಲ್ಲಿ ಪತ್ತೆ
- ಐವರಿದ್ದ ಅಪಹರಣಕಾರರು; ಹಣ ನೀಡಿ ಬಿಡುಗಡೆಯಾಗಿರುವ ಶಂಕೆ

ನಂಜನಗೂಡು, ಫೆ. 6– ಉದ್ಯಮಿ ಹಾಗೂ ಅವರ ಪುತ್ರನನ್ನು ಅಪಹರಿಸಿದ ದುಷ್ಕರ್ಮಿಗಳು ಒತ್ತೆ ಹಣ ಪಡೆದು ಕೆಲವೇ ಗಂಟೆಗಳಲ್ಲಿ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿರುವ ಘಟನೆ ನಂಜನಗೂಡು ತಾಲೂಕು ಅಡಕನಹಳ್ಳಿಹುಂಡಿ ಕೈಗಾರಿಕಾ ಪ್ರದೇಶದಿಂದ ವರದಿಯಾಗಿದೆ. ಮೈಸೂರು ನಗರದಲ್ಲಿ ವಾಸವಿದ್ದು, ಅಡಕನಹಳ್ಳಿಹುಂಡಿ ಕೈಗಾರಿಕಾ ಪ್ರದೇಶದಲ್ಲಿ ಹರ್ಷ ಇನ್‌ಫೋಟೆಕ್ ಕಾರ್ಖಾನೆ ನಡೆಸುತ್ತಿರುವ ಉದ್ಯಮಿ ದೀಪಕ್ ಮತ್ತು ಅವರ ಪುತ್ರ ಹರ್ಷ ಅಪಹರಣಕ್ಕೊಳಗಾದವರಾಗಿದ್ದು, ಇಂದು ಮಧ್ಯಾಹ್ನ 12.50ರ ಸುಮಾರಿನಲ್ಲಿ ಅವರ ಕಾರ್ಖಾನೆ ಬಳಿಗೆ ಕಾರು ಮತ್ತು ಸ್ಕೂಟರ್‌ನಲ್ಲಿ ಬಂದ ದುಷ್ಕರ್ಮಿಗಳು ತಂದೆ ಹಾಗೂ ಮಗನನ್ನು ಅವರ (ಉದ್ಯಮಿಯ) ಆಲ್ಟೋ ಕಾರ್ ಸಮೇತ ಅಪಹರಿಸಿದ್ದಾರೆ. ಅಪಹರಣಕಾರರು 40 ಲಕ್ಷ ರೂ. ಒತ್ತೆ ಹಣ ಕೇಳಿದ್ದರು ಎಂದು ಹೇಳಲಾಗಿದೆ. ಅಪಹರಣದ ವಿಷಯ ತಿಳಿಯುತ್ತಿದ್ದಂತೆಯೇ ಮೈಸೂರು ಜಿಲ್ಲಾ ಪೊಲೀಸರು ಸಂಪರ್ಕ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ, ವಾಹನಗಳ ತಪಾಸಣೆಯಲ್ಲಿ ತೊಡಗಿದ್ದರು. ಅಲ್ಲದೇ, ಮೈಸೂರು ನಗರ ಪೊಲೀಸರಿಗೂ ಕೂಡ ಮಾಹಿತಿ ನೀಡಿದ್ದರು. ಮತ್ತೊಂದೆಡೆ ಚಾಮರಾಜನಗರ ಜಿಲ್ಲಾ ಪೊಲೀಸರು ಆ ಜಿಲ್ಲೆಯಲ್ಲಿ ನಂಜನಗೂಡು ಸಂಪರ್ಕ ರಸ್ತೆಗಳಲ್ಲಿ ತಪಾಸಣೆಯಲ್ಲಿ ತೊಡಗಿದ್ದರು. ▶ 6ನೇ ಪುಟಕ್ಕೆ

## ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 13ನೇ ಘಟಿಕೋತ್ಸವ

# ಜನ ಎಚ್ಚೆತ್ತಿದ್ದಾರೆ; ಈಗ ಐತಿಹಾಸಿಕ ತಿರುವಿನತ್ತ ಭಾರತ

### ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಘಟಿಕೋತ್ಸವ ಭಾಷಣದಲ್ಲಿ ಆಶಾಭಾವ






ದತ್ತಾತ್ರೇಯ ಹೊಸಬಾಳೆ

ಮೈಸೂರು, ಫೆ.6 (ಆರ್‌ಕೆಬಿ)– ಹಲವಾರು ದಶಕಗಳಿಂದ ಭಾರತವು ಆಂತರಿಕ ಘರ್ಷಣೆಗಳು, ನೀತಿ ಸಮಸ್ಯೆಗಳು, ಬಡತನ, ಅನಕ್ಷರತೆ, ಭ್ರಷ್ಟಾಚಾರ ಮತ್ತು ಇನ್ನೂ ಅನೇಕ ಸಂಕಷ್ಟಗಳನ್ನು ಎದುರಿಸಬೇಕಾಯಿತು. ಸಹಾಯಕ್ಕಾಗಿ ನಾವು ಅನೇಕ ದೇಶಗಳ ಮುಂದೆ ಬೇಡಿಕೊಳ್ಳಬೇಕಾಗಿತ್ತು. ಅದೃಷ್ಟವಶಾತ್, ಆ ಕಷ್ಟದ ಅವಧಿ ಈಗ ಮುಗಿದಿದೆ. ಆಹಾರ ಉತ್ಪಾದನೆ, ವಿದ್ಯುದೀಕರಣ, ಇಂಧನ, ಭದ್ರತೆ ಮತ್ತು ಮೂಲಸೌಕರ್ಯದಲ್ಲಿ ಹಿಂದೆಂದೂ ಕಾಣದ ವೇಗದಲ್ಲಿ ನಾವು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ ಎಂದು ಆರ್‌ಎಸ್‌ಎಸ್ ಸಹಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಇಂದಿಲ್ಲಿ ತಿಳಿಸಿದರು.

ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಶ್ರೀ ಶಿವರಾತ್ರೀಶ್ವರ ನಗರದ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಆವರಣದಲ್ಲಿರುವ ರಾಜೇಂದ್ರ ಸಭಾಂಗಣದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ (ಜೆಎಸ್‌ಎಸ್ ಎಎಚ್‌ಇಆರ್) 13ನೇ ಘಟಿಕೋತ್ಸವ ಭಾಷಣ ಮಾಡಿದರು.



ಭಾರತವು ಇತಿಹಾಸದಲ್ಲಿ ಒಂದು ಮಹತ್ವದ ಘಟ್ಟದಲ್ಲಿದೆ. ಪಟ್ಟಭದ್ರ ಹಿತಾಸಕ್ತಿಗಳು ದೇಶವನ್ನು ಒಡೆಯುವ ಕೆಲಸ ಮಾಡುತ್ತಿರುವುದರಿಂದ ಬಾಹ್ಯ ಮತ್ತು ಆಂತರಿಕ ಎರಡೂ ಕಡೆಯಿಂದ ದೇಶವನ್ನು ರಕ್ಷಿಸುವ ಕೆಲಸ ಆಗುತ್ತಿದೆ. ಸಾಮಾಜಿಕ ಅಸಮಾನತೆ, ಜಾತೀಯತೆ, ಸಾಮಾಜಿಕ ಕಲಹ, ಹಳತಾದ ಪದ್ಧತಿಗಳು ಇತ್ಯಾದಿ ಕೆಲವು ದೀರ್ಘಕಾಲದ ಸಮಸ್ಯೆಗಳಿಂದ ನಾವು ಬಳಲುತ್ತಿದ್ದೇವೆ. ದೇಶವು ಈಗ ಐತಿಹಾಸಿಕ ದಾಪುಗಾಲು ಹಾಕುತ್ತಾ ಜಾಗೃತಗೊಳ್ಳುತ್ತಿದೆ. ಜನರು ತಮ್ಮ ಗಾಢವಾದ ನಿದ್ರೆಯಿಂದ ಎಚ್ಚೆತ್ತಿದ್ದಾರೆ ಎಂದರು.

**ಮತ್ತೆ ಮೇಲೇರಲು ಸ್ವಾಭಾವಿಕ ಶಕ್ತಿ ಹೊಂದಿರುವ ಭಾರತ:** ಭಾರತವು ಅನಿಯಂತ್ರಿತ ಗ್ರಾಹಕೀಕರಣ, ಸರಕುಗಳ ಮೇಲಿನ ಪ್ರೀತಿ, ಸ್ವೇಚ್ಛಾಚಾರ, ನೈತಿಕ ಕ್ಷೋಭೆ, ಪರಕೀಯತೆ, ಮಾನಸಿಕ–ದೈಹಿಕ ಕಾಯಿಲೆಗಳು, ಇತ್ಯಾದಿ ಕೆಲವು ಆಧುನಿಕ ಸಮಸ್ಯೆಗಳಿಂದ ನಮ್ಮ ಸಮಾಜವನ್ನು ದುಷ್ಪರಿಂದ ಮುಕ್ತಗೊಳಿಸಬೇಕಾಗಿದೆ. ಈಗ ನಮ್ಮ ದೇಶ ಮತ್ತೆ ಮೇಲೇರುವ ಆಂತರಿಕ ಶಕ್ತಿಯನ್ನು ಹೊಂದಿದೆ ಎಂದು ಹೇಳಿದರು. ಏಳು ದಶಕಗಳ ಹಿಂದೆ ವಿದೇಶಿ ಆಡಳಿತಗಾರರು ಭಾರತವನ್ನು ▶ 9ನೇ ಪುಟಕ್ಕೆ

### 2339 ಮಂದಿಗೆ ಪದವಿ, ಡಿಪ್ಲೊಮಾ, 60 ಟಾಪರ್ಸ್‌ಗಳಿಗೆ 83 ಪದಕ, ಪ್ರಮಾಣಪತ್ರ ವಿತರಣೆ

13ನೇ ಘಟಿಕೋತ್ಸವದಲ್ಲಿ ಒಟ್ಟಾರೆ 2339 ವಿದ್ಯಾರ್ಥಿಗಳು ಪದವಿ ಮತ್ತು ಡಿಪ್ಲೊಮಾಗಳನ್ನು ಪಡೆದರು. 65 ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ, 25 ವಿದ್ಯಾರ್ಥಿಗಳಿಗೆ ಮಾಸ್ಟರ್ ಆಫ್ ಫಿಲಾಸಫಿ ಪದವಿ, 6 ಅಭ್ಯರ್ಥಿಗಳಿಗೆ ವೈದ್ಯಕೀಯದಲ್ಲಿ ಡಾಕ್ಟರೇಟ್ ಮತ್ತು ಎಂಸಿಎಚ್ ಪದವಿಗಳನ್ನು ನೀಡಲಾಯಿತು. 60 ಟಾಪರ್‌ಗಳಿಗೆ ಅವರ ಶೈಕ್ಷಣಿಕ ಸಾಧನೆಗಾಗಿ 83 ಪದಕಗಳು ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

## ನಕ್ಕರೆ ಅದೇ ಸ್ವರ್ಗ

ಡಾಕ್ಟರ್ : ಅಮ್ಮಾ, ನಿಮಗೆ ಎಂಥ ಗುಳಿಗೆ ಕೊಡುತ್ತೀನಿ ಎಂದರೆ ನೀವು ಮತ್ತೆ ಯುವತಿಯ ಹಾಗೇ ಕಾಣಿಸುವಿರಿ.

ಮಹಿಳೆ : ಬೇಡ ಮಗ, ಅಂತಹ ತಪ್ಪು ಮಾಡಬೇಡ, ನನ್ನ ಪೆನ್ಷನ್ ನಿಂತೋಗುತ್ತೆ!

ಮೈಸೂರು ಮಿತ್ರ

ಮಂಗಳವಾರ, 7 ಫೆಬ್ರವರಿ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ M.A.

**ಅಮೃತವಾಹಿನಿ..........**

ಸರಿ ಮತ್ತು ಸುಲಭಗಳ ಮಧ್ಯೆ ಆಯ್ಕೆ ಕಷ್ಟ. ಸರಿಯಿದ್ದದ್ದು ಸುಲಭವೆನ್ನಲಾಗದು. ಸುಲಭವಿದ್ದದ್ದೆಲ್ಲಾ ಸರಿಯಿರಲಾರದು. ನಮ್ಮ ಆಯ್ಕೆ ಸರಿಯಿರಲಿ. –ನುಡಿಮುತ್ತು

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಅಪ್ಪ ಮಾಡಿದ ಪುಣ್ಯ ಮಕ್ಕಳ ಕಾಲಕ್ಕೆ

## ನಿಮ್ಮ ಪತ್ರಗಳು

### ಪ್ರಜಾಪ್ರತಿನಿಧಿ ಸಭೆ ಜಾರಿಗೆ ತಂದ 'ಹತ್ತನೇ ಚಾಮರಾಜ ಒಡೆಯರ' ಭಾವಚಿತ್ರ ಅಳವಡಿಸಿ

ಮಾನ್ಯರೆ,

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಅತೀ ಹೆಚ್ಚು ಚರ್ಚೆಗೆ ಗ್ರಾಸವಾಗಿರುವ ವಿಷಯವೆಂದರೆ ಅದು ಭಾವಚಿತ್ರ ಅಳವಡಿಕೆ. ಇತ್ತೀಚೆಗೆ ಬೆಳಗಾವಿ ಸುವರ್ಣ ಸೌಧದಲ್ಲಿ ರಾಷ್ಟ್ರದ ಹಲವಾರು ಮಹನೀಯರ ಭಾವಚಿತ್ರಗಳ ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವುದು ಬಹಳಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೆ ಇಲ್ಲಿ ಕನ್ನಡಿಗರಾದ ನಾವು ಮೊದಲು ಮಾಡಬೇಕಾದದ್ದು 1881ರಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಪ್ರಜಾಪ್ರತಿನಿಧಿ ಸಭೆಯನ್ನು (ವಿಧಾನಪರಿಷತ್) ಸ್ಥಾಪಿಸಿ ಪ್ರಜೆಗಳಿಗೆ ಮಾನ್ಯತೆ ನೀಡಿ ಆಡಳಿತದಲ್ಲಿ ಪ್ರಜಾಪ್ರತಿನಿಧಿಗಳು ಪಾತ್ರರಾಗುವಂತೆ ಮಾಡಿದ್ದು ಮಹಾರಾಜ 10ನೇ ಚಾಮರಾಜ ಒಡೆಯರ್. ಮೈಸೂರು ಅರಮನೆಯಲ್ಲಿಯೇ ಪ್ರಥಮ ಬಾರಿಗೆ ಪ್ರಜಾಪ್ರತಿನಿಧಿ ಸಭೆಯನ್ನು ನಡೆಸಿದ್ದರು. ಮುಂದುವರಿದು 1923ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರು ಅದಕ್ಕೆ ಶಾಸನಬದ್ಧ ಮಾನ್ಯತೆಯನ್ನು ನೀಡಿ ಪ್ರಜಾಪ್ರತಿನಿಧಿ ಸಭೆಯನ್ನು ಮಾನ್ಯ ಮಾಡಿದರು. ಇದರ ಆಧಾರದ ಮೇಲೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಅಳವಡಿಸಲು ಕಾರಣವಾಯಿತು. 1950ಕ್ಕಿಂತ ಮುಂಚೆ ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಜಾರಿಗೆ ತಂದಿದ್ದ ಕನ್ನಡದ ಹೆಮ್ಮೆಯ ಮಹಾರಾಜರುಗಳಾದ "ಹತ್ತನೇ ಚಾಮರಾಜ ಒಡೆಯರ್" ಹಾಗೂ "ನಾಲ್ವಡಿ ಕೃಷ್ಣರಾಜ ಒಡೆಯರ" ಭಾವಚಿತ್ರಗಳನ್ನು ಕರ್ನಾಟಕ ವಿಧಾನಸಭೆ, ವಿಧಾನಪರಿಷತ್‌ನಲ್ಲಿ ಅಳವಡಿಸಬೇಕು. ಅಲ್ಲದೆ ಬೆಳಗಾವಿ ಸುವರ್ಣ ಸೌಧದಲ್ಲಿಯೂ 10ನೇ ಚಾಮರಾಜ ಒಡೆಯರ್ ಭಾವಚಿತ್ರವನ್ನು ಅಳವಡಿಸಿ ನಮ್ಮ ನಾಡಿನ ಅನರ್ಘ್ಯ ರತ್ನಗಳಿಗೆ ಕೃತಜ್ಞತೆಯನ್ನು ಸಲ್ಲಿಸಬೇಕು.

– ಲಕ್ಷ್ಮಿ ಕಿಶೋರ್ ಅರಸ್, ಉಪನ್ಯಾಸಕರು, ಮೈಸೂರು

### ಕಸ ವಿಲೇವಾರಿಗೆ ಮನವಿ



ಮಾನ್ಯರೆ,

ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ನಂ.17ಕ್ಕೆ ಸೇರಿದ ಬನ್ನಿಮಂಟಪ ಬಡಾವಣೆಯ ಆನೆಗುಂದಿ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು, ಪಾಲಿಕೆ ಸಿಬ್ಬಂದಿ ಸಮರ್ಪಕವಾಗಿ ಕಸ ವಿಲೇವಾರಿ ಮಾಡುತ್ತಿಲ್ಲ. ರಸ್ತೆಯ ಪಕ್ಕದಲ್ಲೇ ಸಾರ್ವಜನಿಕರು ಕಸ ಬಿಸಾಡಿ ಹೋಗುವುದರಿಂದ ಇಲ್ಲಿ ವಾಸಿಸುವ ನಿವಾಸಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಇದರಿಂದ ಡೆಂಗ್ಯೂ, ಚಿಕುನ್‌ಗುನ್ಯಾ, ಮಲೇರಿಯಾ ಇತ್ಯಾದಿ ಮಾರಣಾಂತಿಕ ಖಾಯಿಲೆಗಳು ಬರುವ ಪರಿಸ್ಥಿತಿ ಉಂಟಾಗಿದೆ. ಈ ಕೂಡಲೇ ಸಂಬಂಧಪಟ್ಟ ಪಾಲಿಕೆ ಸಿಬ್ಬಂದಿ ಹಾಗೂ ಪಾಲಿಕೆ ಸದಸ್ಯರು ಗಮನಹರಿಸಿ ಕಸ ವಿಲೇವಾರಿ ಮಾಡುವ ಮೂಲಕ ನೈರ್ಮಲ್ಯ ಕಾಪಾಡಬೇಕು ಎಂದು ಈ ಮೂಲಕ ಮನವಿ.

–ಡಾ. ಎಸ್.ಎಸ್. ಪ್ರಸಾದ್, ಬನ್ನಿಮಂಟಪ ಬಡಾವಣೆ, ಮೈಸೂರು.

### ಭಿಕ್ಷುಕರ ಆಶ್ರಯ ತಾಣ ಬಸ್ ಪ್ರಯಾಣಿಕರ ತಂಗುದಾಣ

ಮಾನ್ಯರೆ,

ಇತ್ತೀಚೆಗೆ ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿ ಲಕ್ಷ್ಮಿ ಟಾಕೀಸ್ ಬಳಿ ಗಾಯತ್ರಿ ಟಾಕೀಸ್ ಪಕ್ಕ ಸುಸಜ್ಜಿತ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಇದರಿಂದ ಬಸ್‌ಗಾಗಿ ಕಾಯುವ ಜನರಿಗೆ, ಹಿರಿಯ ನಾಗರಿಕರು, ವಿದ್ಯಾರ್ಥಿಗಳಿಗೆ ಏನೂ ಪ್ರಯೋಜನವಾಗಿಲ್ಲ. ಕಾರಣ ಇಷ್ಟೇ. ಈ ಬಸ್ ತಂಗುದಾಣದ ಬೆಂಚುಗಳ ಮೇಲೆ ಸದಾ ಭಿಕ್ಷುಕರೇ ಮಲಗಿರುತ್ತಾರೆ. ಇವರಿಗೆ ತಿಳುವಳಿಕೆ ಹೇಳಲು ಹೋದರೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಸಂಬಂಧಪಟ್ಟವರು ಈ ಸಮಸ್ಯೆ ಬಗೆಹರಿಸಬೇಕಾಗಿ ಮನವಿ.

–ನೊಂದ ಪ್ರಯಾಣಿಕರು, ಮೈಸೂರು.

### ವಿಶ್ವನಾಥರೇ ರಾಜಕೀಯ ಸನ್ಯಾಸತ್ವ ಸ್ವೀಕರಿಸಿ

ಮಾನ್ಯರೆ,

ಇತ್ತೀಚೆಗೆ ಎಸ್.ಎಲ್.ಭೈರಪ್ಪನವರಿಗೆ ಕೇಂದ್ರದಿಂದ ಕೊಡಮಾಡಿದ ಪದ್ಮ ಭೂಷಣ ಪ್ರಶಸ್ತಿ ಬಗ್ಗೆ ವಿಧಾನಪರಿಷತ್ ಸದಸ್ಯ ವಿಶ್ವನಾಥ್, ಭೈರಪ್ಪನವರು ನರೇಂದ್ರ ಮೋದಿಯವರನ್ನು ಹೊಗಳಬಾರದಿತ್ತು ಎಂಬ ಅಂಶವನ್ನು ಹೇಳಿರುತ್ತಾರೆ. ಭೈರಪ್ಪನವರು ಇಡೀ ದೇಶವೇ ಮೆಚ್ಚುವ ವಿಚಾರವಂತ ಬರಹಗಾರರು. ಇಲ್ಲಿವರೆಗೆ ಯಾವುದೇ ಪ್ರಶಸ್ತಿ ಬಯಸಿದವರಲ್ಲ. ಅವರ ಬರಹಕ್ಕೆ ಓದುಗರು ನೀಡುವ ಅಭಿಪ್ರಾಯಗಳೇ ಪ್ರಶಸ್ತಿಗಳು.

ಕೇಂದ್ರದಲ್ಲಿದ್ದ ಈ ಹಿಂದಿನ ಸರಕಾರ ದೇಶವನ್ನು 60 ವರುಷ ಆಳಿದರೂ ಅವರಿಗೆ ಯಾವುದೇ ರೀತಿಯ ಪ್ರಶಸ್ತಿಗಳನ್ನು ನೀಡಲಿಲ್ಲ. ಆಗ ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದು ಮಂತ್ರಿಗಳಾಗಿದ್ದವರು. ವಿಶ್ವನಾಥ್‌ರವರು ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆಗ ತಾವು ಭೈರಪ್ಪನವರಿಗೆ ಪ್ರಶಸ್ತಿ ನೀಡಲು ಶಿಫಾರಸು ಮಾಡಲಿಲ್ಲವೇಕೆ? ಪ್ರಶಸ್ತಿಗಾಗಿ ಯಾವುದೇ ರೀತಿಯ ಕೀಳು ಮಟ್ಟದ ರಾಜಕೀಯವನ್ನು ಭೈರಪ್ಪನವರು ಮಾಡಲಿಲ್ಲ. ಬಿಜೆಪಿಯಲ್ಲಿ ತಾವಿದ್ದು ಅದೇ ಪಕ್ಷವನ್ನು ತೆಗಳುತ್ತಿರುವ ನಿಮಗೆ ಯಾವ ಮೌಲ್ಯವಿದೆ ವಿಶ್ವನಾಥ್‌ರವರೇ, ನಿಮ್ಮನ್ನು ನೀವು ಪ್ರಶ್ನಿಸಿಕೊಳ್ಳಿ. ನಿಮಗೆ ವಯಸ್ಸಾಗಿದೆ. ಇನ್ನು ಮುಂದೆ ತಾವು ರಾಜಕೀಯ ಸನ್ಯಾಸತ್ವವನ್ನು ಪಡೆಯುವುದು ಲೇಸು. –ವಿಚಾರಪ್ರಿಯ, ಮೈಸೂರು.

### ಮೋದಿ ಮೋಹ!

"ಮೋದಿಯಿಲ್ಲದಿದ್ದರೆ ನನಗೆ ಈ ಪ್ರಶಸ್ತಿ ಸಿಗುತ್ತಿರಲಿಲ್ಲ" ಎಂಬ ಎಸ್.ಎಲ್. ಭೈರಪ್ಪನವರ ಹೇಳಿಕೆ ಅನುಚಿತ! ಅವರ ಸಮೃದ್ಧ ಮೌಲಿಕ ಸಾಹಿತ್ಯ ಕೃಷಿಗೆ, ಈ ಇಳಿ ವಯಸ್ಸಿನಲ್ಲಿ ಯಾರಿದ್ದರೂ ಪ್ರಶಸ್ತಿ ಬರುತ್ತಿತ್ತು ಸರಸ್ವತೀ ಸಮ್ಮಾನ್ ಯಾರಿಂದ ಬಂತು? "ಜಗತ್ತಿನ ಅನಧಿಕೃತ ಶಾಸನಕರ್ತರು" ಎನಿಸಿದ ಸಾಹಿತಿಗಳು ಹೀಗೆ ಸ್ವಾಭಿಮಾನ ಕಳೆದುಕೊಂಡರೆ ಹೇಗೆ? ಒಂದು ವೇಳೆ ಪ್ರಶಸ್ತಿ ಬರದಿದ್ದರೆ ಪ್ರಪಂಚ ಮುಳುಗುತ್ತಿತ್ತೆ? (ಅಂದ ಹಾಗೆ, 'ಭಾರತರತ್ನ' ಬಂದಿದ್ದರೆ ಈ ಮಾತು ಹೇಳಬಹುದಿತ್ತೇನೋ!) ಅಂತೂ ಭೈರಪ್ಪನವರ ಮೋದಿ ಮೋಹ ಅತಿಯಾಯಿತು ! (ಈ ಬಗ್ಗೆ ಕೆಬಿಜಿ ಅವರೂ ಬರೆದಿದ್ದಾರೆ; ಆದರೆ ನನ್ನದು ಭಿನ್ನಾಭಿಪ್ರಾಯ).

**ಕೊಡುಗೆ :** ಜ. 26ರ 'ಕನ್ನಡ ಹಬ್ಬ'ವೊಂದರಲ್ಲಿ ನಾನು "ಕನ್ನಡಕ್ಕೆ ಚಳುವಳಿಗಳ ಕೊಡುಗೆ ದೊಡ್ಡದು!" ಎಂದು ಹೇಳಿ, ಚಳುವಳಿಗಾರರನ್ನು ಅಭಿನಂದಿಸಿದೆ. ಅವರಿಲ್ಲದಿದ್ದರೆ, ಕನ್ನಡ ಇನ್ನಷ್ಟು ದುರವಸ್ಥೆಯಲ್ಲಿರುತ್ತಿತ್ತು ಅಲ್ಲವೆ!).

**ತಿದ್ದುಪಡಿ:** ಜ.28ರ ನನ್ನ 'ಸುಂದರಿ' ಎಂಬ ಕಿರುಪತ್ರದಲ್ಲಿ "ಅವರೂ ಭುವನ ಸುಂದರಿಯರು" ಎಂದಿರಬೇಕಿತ್ತು.

–ಸಿಪಿಕೆ, ಮೈಸೂರು ದತ್ತಪೀಠ ಆಸ್ಥಾನ್ ವಿದ್ವಾನ್



ಗುಬ್ಬಿಗೂಡು ರಮೇಶ್
ಮೊ: 97429–34512

ದೀಪ ಸಾಲು

# ಗೆಲುವೆನ್ನುವುದು ನಿಲ್ದಾಣವಲ್ಲ, ನಿರಂತರ ಪಯಣ!

**ಸಾ**ವಿರ ಮೈಲಿಯ ಪ್ರಯಾಣ ಕೂಡ ಒಂದು ಚಿಕ್ಕ ಹೆಜ್ಜೆಯಿಂದ ಶುರುವಾಗುತ್ತದೆ. ನೂರು ವರುಷ ಬಾಳಿದವರ ಬದುಕು ಕೂಡ ಹುಟ್ಟಿದ ಮೊದಲ ದಿನದಿಂದಲೇ ಆರಂಭವಾಗುತ್ತದೆ. ಈ ಚಿಕ್ಕದು ಮತ್ತು ಮೊದಲು ಎನ್ನುವ ಈ ಎರಡು ಶಬ್ದಗಳಿಲ್ಲದೆ ಯಾರ ಯಶಸ್ಸಿನ ಬದುಕು ಪೂರ್ಣಗೊಳ್ಳುವುದಿಲ್ಲ. ಅನುಕೂಲ, ಕೀರ್ತಿ, ಹೆಸರು, ಅಧಿಕಾರ, ಸಂತೋಷಗಳು ಅವಷ್ಟಕ್ಕೆ ಅವೇ ಯಾರನ್ನೂ ಹುಡುಕಿಕೊಂಡು ಹೋಗುವುದಿಲ್ಲ. ಆದರೂ ಕೆಲವೇ ಕೆಲವು ಆಕಸ್ಮಿಕಗಳನ್ನು ಹೊರತುಪಡಿಸಿ! ಕೆಲವರಿಗೆ ಮಾತ್ರ ಅದು ತಮ್ಮ ತಮ್ಮ ಕುಟುಂಬಗಳ ಕಡೆಯಿಂದ ವಂಶಪಾರಂಪರ್ಯವಾಗಿ ಪ್ರಾಪ್ತಿಯಾಗಿಬಿಡುತ್ತವೆ. ಆದರೆ ಅದು ಅನುಕೂಲವೇ ಹೊರತು ಅದು ಗೆಲುವೂ ಅಲ್ಲ, ಯಶಸ್ಸೂ ಅಲ್ಲ. ಅವರಿಗೆ ಎಷ್ಟೇ ಅನುಕೂಲಗಳಿದ್ದರೂ ಯಶಸ್ಸನ್ನು ಗಳಿಸಬೇಕೆಂದರೆ ಅವರು ಮಾತ್ರ ನಿಲ್ಲದ ನಿರಂತರ ಓಟ ಓಡಲೇಬೇಕು. ಹಾಗೆ ಓಡುತ್ತಾ ಓಡುತ್ತಾ ಓಯಸಿಸ್‌ನಂಥ ಒಂದು ಗೆಲುವನ್ನೂ, ಒಂದು ಯಶಸ್ಸಿನ ಸುಖವನ್ನು ಪಡೆಯುವ ಹೊತ್ತಿಗೆ ಅವರಿಗೆ ಸುಸ್ತಾಗಿರುತ್ತದೆ. ಆದರೆ ಗೆಲುವೆಂಬ ಮಾಯಾಜಾಲಕ್ಕೆ ಎಂಥ ಮೋಹಕ ಶಕ್ತಿಯಿದೆ ಎಂದರೆ ಅದು ನಿಮ್ಮ ಮುಖದ ಮೇಲೆ ವಯಸ್ಸನ್ನೂ ಮರೆಸುತ್ತದೆ, ಮನಸ್ಸನ್ನೂ ಅರಳಿಸುತ್ತದೆ. ಸುಖದ ಸೋಪಾನದಲ್ಲಿಟ್ಟು ಯಶಸ್ಸಿನ ತೂಗುಯ್ಯಾಲೆಯಲ್ಲಿ ಅದು ತೂಗುತ್ತಿದ್ದರೆ ದೇಹದಲ್ಲಿ ಖಾಯಿಲೆಗಳಿದ್ದರೂ ಬಾಧಿಸುವುದಿಲ್ಲ. ಚಿಂತೆಗಳಿದ್ದರೂ ಚೀತ್ಕರಿಸುವುದಿಲ್ಲ. ವಿಕ್ಟರಿಯೆಂಬ ಗೆಲುವಿನ ಅಚ್ಚರಿಯ ನಗೆಗೆ ತುಟಿಯಂಚಿನಲ್ಲಿ ಮಿನುಗಿ ಲಾಸ್ಯವಾಡುವ ಆವೇಶವಿದೆ. ಇಂಥಾ ಗೆಲುವೆಂಬ ಮೋಹಕ ಜಾಲ, ಒಮ್ಮೆಯಾದರೂ ನಮ್ಮ ಮೇಲೆಯೂ ಬೀಳಲಿ ಎಂಬ ಕಾರಣಕ್ಕೇನೆ, ನಾವು ನಮ್ಮ ಶಕ್ತಿ, ಶ್ರಮ, ಬುದ್ಧಿ ವಿವೇಚನೆಗಳನ್ನು ಬಳಸಿ ಎಲ್ಲರೂ ಓಡುತ್ತಿರುತ್ತೇವೆ. ಆದರೆ, ಕೊರೊನಾ ಮತ್ತು ಅದರ ಕರಾಳ ಛಾಯೆ ಜಗತ್ತಿನ ಗೆಲುವಿನ ಓಟವನ್ನೇ ನಿಯಂತ್ರಿಸುತ್ತಿದೆ. ಗೆಲುವಿನ ಅಂಬಾರಿಯ ಮೇಲೆ ಕೊರೊನಾ ಸವಾರಿ ಮಾಡುತ್ತಿದೆ. ಆದರೂ ಮನುಷ್ಯ ಎಂದಿಗೂ ಛಲ ಬಿಡದ ತ್ರಿವಿಕ್ರಮ. ವಿಜಯದುಂದುಭಿಯ ನಾದಸ್ವರಕ್ಕೆ ಅವನು ಪದೇಪದೆ ಕಿವಿ ತೆರೆಯುತ್ತಲೇ ಇರುತ್ತಾನೆ. ಅದೇ ಚಲನಶೀಲತೆ, ಅದೇ ಕ್ರಿಯಾಶೀಲತೆ.

ಗೆಲುವಿನ ಓಟ ನಾವು ಅಂದುಕೊಂಡಷ್ಟು ಸುಲಭವಲ್ಲ. "ಗೆಲುವೆನ್ನುವುದು ಇಡುಗಂಟಲ್ಲ, ವಾಸ್ತವದ ಕಗ್ಗಂಟು", ನಮ್ಮ ಅಂತರ್ಯದಲ್ಲೇ ಅದು ಇದೆ. ಅದನ್ನು ಬಡಿದೆಚ್ಚರಿಸುವ ಏನಾದರೊಂದು ಘಟನೆ, ಯಾವುದಾದರೊಂದು ಆರೋಗ್ಯಕರ ಸ್ಪರ್ಧೆ, ಚಿಗುರಿದ ಕನಸು, ಸಾಧಿಸಲೇಬೇಕೆಂಬ ಹಠ ನಮ್ಮನ್ನು ಕಾಡಬೇಕು ಅಷ್ಟೆ. ಯಾರನ್ನು ಅದು ನಿದ್ದೆಗೆಡಿಸುತ್ತದೋ ಆಗ ಅಲ್ಲಿ ಹುಟ್ಟುತ್ತದೆ ನೋಡಿ! ಮನಸ್ಸೆಂಬ ಮಾಯಾಮೃಗ! ಯಾವುದಾದರೂ ಅಂಥದೊಂದು ಸ್ಫೂರ್ತಿಯ ಸೆಳೆತಕ್ಕೆ ನಾವು ಒಳಗಾಗಲೇಬೇಕು. ಗೆಲುವಿನ ಹಿಂದಿರುವ ರೂವಾರಿಯೇ ಅದು.

ಫೈವ್‌ಸ್ಟಾರ್ ಹೋಟೆಲಿನ ಎದುರು ಚಿಕ್ಕ ಟೀ ಅಂಗಡಿ ಇಟ್ಟವನು ದಿನವೂ ಆ ಹೋಟೆಲನ್ನು ನೋಡಿ, ಇಂಥ ಹೋಟೆಲನ್ನು ಕಟ್ಟೋದಕ್ಕೆ ನನ್ನ ಕೈಯ್ಯಲ್ಲಾಗುತ್ತಾ, ಎಲ್ಲಾ ನನ್ನ ಹಣೇಬರಹ ಅಂದುಕೊಂಡು ಕೂತರೆ ಅವನ ಕಡೆಯ ದಿನಗಳವರೆಗೆ ಆ ಗೆಲುವೆಂಬ ಕುದುರೆ, ಸವಾರಿಗಿರಲಿ ಅದು ಬಾಲ ಕೂಡ ಅಲ್ಲಾಡಿಸುವುದಿಲ್ಲ. ಇವತ್ತು ಹೋಟೆಲ್ ಉದ್ಯಮದಲ್ಲಿ ಬಹುಕೋಟಿ ವ್ಯವಹಾರ ನಡೆಸುವ ಒಬೆರಾಯ್ ಗ್ರೂಪ್ ಆಫ್ ಹೋಟೆಲ್ಸ್‌ನ ಮಾಲೀಕ ಒಬೆರಾಯ್ ಸಿಮ್ಲಾದ ಹೋಟೆಲೊಂದರಲ್ಲಿ ಕೇವಲ ಎಂಟು ರೂಪಾಯಿ ಸಂಬಳಕ್ಕೆ ಕೆಲಸಕ್ಕಿದ್ದಾಗ ಸರ್ವಿಸ್ ಟೇಬಲಿನ ನೀರಿನ ಲೋಟ ಮುಸಿ ಮುಸಿ ನಗುತ್ತಿತ್ತು. ಅದೇ ಒಬೆರಾಯ್ ಗೆಲುವಿನ ಬೆನ್ನತ್ತಿ ಹೊರಟಾಗ ಅವನ ಹೋಟೆಲಿನ ಅಡುಗೆ ಮನೆಯಲ್ಲಿ ಅದೇ ನೀರು ಹಾಲಿನ ಪಾತ್ರೆಯಲ್ಲಿ ಕೊತ ಕೊತ ಅಂತ ಕುದಿದು ಹಾಲಾಗಿ ಉಕ್ಕುತ್ತಿತ್ತು. ಅಪ್ಪನ ಯಶಸ್ಸು ಮತ್ತು ಗೆಲುವು ಮಕ್ಕಳ ಪಾಲಿಗೆ ಗಿಫ್ಟ್‌ಡೀಡ್‌ಗಳಂತೆ ಒದಗಿಬರುತ್ತವೆಯೇ ವಿನಃ ಅದನ್ನು ಉಳಿಸಿಕೊಳ್ಳುವ ದೊಡ್ಡ ಜವಾಬ್ದಾರಿ ಮಕ್ಕಳ ತಲೆಗೇ ಬರುತ್ತದೆ. ಮಕ್ಕಳು ಮೊಮ್ಮಕ್ಕಳು ಮತ್ತೆ ಗೆಲುವಿನ ದಾರಿಯಲ್ಲಿ ನಿಲ್ಲದೆ ಓಡಲೇಬೇಕು, ಆಗ ಮಾತ್ರ ಐದು ಐವತ್ತಾಗುತ್ತದೆ, ಐವತ್ತು ಐನೂರಾಗುತ್ತದೆ. ಸ್ವಲ್ಪ ಯಾಮಾರಿದರೂ ಸಾಕು ಗೆಲುವೆಂಬ ಪುನುಗು ಬೆಕ್ಕು ಸಿರಿವಂತರ ಮನೆಯ ಮುಂದೆ "ಕೂತುಣ್ಣುವವರಿಗೆ ಕುಡಿಕೆ ಹೊನ್ನು ಸಾಲುವುದಿಲ್ಲ" ಎಂಬ ಗಾದೆ ಮಾತಿನ ಬೋರ್ಡು ತಗುಲಿಸಿ, ಮಿಯಾಂವ್, ಮಿಯಾಂವ್ ಎಂದು ಅಣಕಿಸಿ ನಕ್ಕು ಓಡಿ ಬಿಡುತ್ತದೆ.

ಒಂದು ಚಿಕ್ಕ ಗೆಲುವಿಗಾಗಿ ಹಗಲಿರುಳು ಹಂಬಲಿಸುವ ಹಾಡುಗಾರ, ಬರಹಗಾರ, ಉದ್ಯಮಿ, ನೌಕರ, ರಾಜಕಾರಣಿ, ವಿದ್ಯಾರ್ಥಿ, ಮೇಷ್ಟ್ರು, ಪತ್ರಕರ್ತ, ಪೈಲಟ್, ನಾವಿಕರೆಲ್ಲರೂ ಅವರವರ ಬದುಕಿಗೆ ನಾಯಕರಾಗಲು ಹೊರಡುವ ಮೊದಲ ಮಾತಿನ ಬಿಸಿಯುಸಿರೇ ಗೆಲುವಿನ ಹಸಿವು. ಹಾಗೆ ಗೆಲ್ಲಲು ಕ್ಯೂ ನಿಂತವರ ಕೈಯ್ಯನ್ನೊಮ್ಮೆ ಬಿಚ್ಚಿ ನೋಡಿ ಅವರ ಕೈಯ್ಯಲ್ಲಿ ಯಾವುದೇ ಸಿದ್ಧ ಸೂತ್ರಗಳಿಲ್ಲ. 'ಇದಮಿತ್ಥಂ' ಎಂದು ಷರಾ ಬರೆಸಿಕೊಂಡ ಮಗ್ಗಿ ಪುಸ್ತಕದ ಅಂಕಿಸಂಖ್ಯೆಗಳಿಲ್ಲ. ಅಲ್ಲಿ ಇರುವುದೊಂದೆ! ಸತತ ಪರಿಶ್ರಮದ ಅವಿರತ ದುಡಿಮೆ. ಸದಾ ಎಚ್ಚರಿಸುವ ಅಪಮಾನಗಳ ಗಾಯದ ಬರೆ. ರಾತ್ರಿ ಮಲಗಿದರೆ ನಿರುಮ್ಮಳವಾಗಿ ನಿದ್ರೆ ಬಾರದೆ ತನ್ನ ಅಭಿವೃದ್ಧಿಗಾಗಿ ತನಗೆ ತಾನೇ ಚಡಪಡಿಸುವ ಅನಂತ ಆಕಾಶ. ನಮ್ಮನ್ನು ಹಿಂದಿಕ್ಕಿ ಓಡುತ್ತಿರುವ ಗೆಲುವಿನ ಕುದುರೆಗಳ ಹೇಷಾರವ, ಹೇಗಿದೆ ನೋಡಿ? ಗೆಲುವೆಂಬ ಮಾಯಾಮೃಗ. ಯಾರು ಅದನ್ನು feel ಮಾಡುತ್ತಾರೋ ಅವರು ಮಾತ್ರ ತಮ್ಮ ತಮ್ಮ ಜಾಗಗಳಲ್ಲಿರುವ ಮಾಮೂಲಿ ಕುರ್ಚಿಯ ಸ್ಥಾನವನ್ನು ಕರ್ಛೀಫು ಬದಲಿಸಿದಂತೆ ಬದಲಿಸುತ್ತಾರೆ. ಗೆಲುವಿನ ನಗೆ ಬೀರುತ್ತಾರೆ. ಅವರಿಗೆ ಕೊರೊನಾದ ಕರಿನೆರಳು, ಓಮಿಕ್ರಾನ್‌ನ ಕೈ ಬೆರಳು ಯಾವುದೂ ಕಾಣಿಸುವುದಿಲ್ಲ! ನಮ್ಮ ಹಣೇಬರಹ ಇಷ್ಟೇ ಎಂದು ಕಾದು ಕುಳಿತವರಿಗೆ ಅನಾಯಾಸವಾಗಿ ಯಾವುದೂ ದಕ್ಕುವುದಿಲ್ಲ.

> ಎಲ್ಲರೂ ಎಲ್ಲವನ್ನೂ ಬಿಟ್ಟುಹೋಗಲೇಬೇಕು ನಿಜ. ಹಾಗಂತ ದುಡಿಯುವ ವಯಸ್ಸಲ್ಲಿ ಹುಮ್ಮಸ್ಸಿನ ಮನಸ್ಸನ್ನು ಬೆಳೆಸಿಕೊಳ್ಳದಿದ್ದರೆ ಹೇಗೆ? ಆಕಸ್ಮಿಕದ ಅವಕಾಶಕ್ಕಾಗಿ ಕಾಯುತ್ತಾ ಕುಳಿತರೆ ಹೇಗೆ? ಹಾಗೆ ಕೂತರೆ ನಿಮಗೆ ಅದೃಷ್ಟದ ಬಾಗಿಲು ಯಾವತ್ತಿಗೂ ತೆರೆಯುವುದಿಲ್ಲ. ಅವನು ದುಡಿವ ವಯಸ್ಸಿನ ಹುಮ್ಮಸ್ಸಿಗೆ ಮನಸ್ಸನ್ನು ಅಣಿಗೊಳಿಸಿಕೊಳ್ಳುವ ಸಂದೇಶ ಕೊಟ್ಟು ಹೋದ ಅಂತ ಯಾಕೆ ಭಾವಿಸುವುದಿಲ್ಲ? 'ಸದೃಢ ದೇಹದಲ್ಲಿ ಸದೃಢ ಮನಸ್ಸಿರಲಿ' ಅಂತ ಸ್ವಾಮಿ ವಿವೇಕಾನಂದರು ಹೇಳಿದ ನಗ್ನ ಸತ್ಯದ ಹಾಗೆ.

ಮುಖದ ಮೇಲೆ ಮೀಸೆ ಬಾರದ ಕಾಲೇಜು ಹುಡುಗ ತಾನು ಮೆಚ್ಚಿದ ಹುಡುಗಿಯನ್ನು ಇಂಪ್ರೆಸ್ ಮಾಡಲಿಕ್ಕೆ ಅಪಾಯಕಾರಿಯಾಗಿ ಬೈಕು ಓಡಿಸುತ್ತಾನೆ. ಬೆಳಗಿನ ಜಾವ ಐದು ಘಂಟೆಗೆ ಎದ್ದು ಜಿಮ್‌ನಲ್ಲಿ ವರ್ಕೌಟ್ ಮಾಡಿ ಅವಳ ಮುಂದೆ ಹಲ್ಲುಗಿಂಜುತ್ತಾನೆ, ಡ್ಯಾನ್ಸ್ ಕಲಿಯುತ್ತಾನೆ, ಹಾಡು ಹೇಳುತ್ತಾನೆ. ಅಮಾಯಕ ಹುಡುಗನ ಮುಂದಿರುವ ಆ ಕ್ಷಣದ ನಿರ್ಣಾಯಕ ಗೆಲುವೆಂದರೆ ಬರೀ ಅವಳ ಒಪ್ಪಿಗೆಯ ನಗು ಅಷ್ಟೆ. ಆದರೆ ಇಲ್ಲಿ ನೋಡಿ! ಅಷ್ಟಕ್ಕಾಗಿ ಇಷ್ಟೆಲ್ಲಾ ಪ್ರಯಾಸಪಡುವ ಹುಡುಗರ ಪಡೆಯನ್ನು ನೋಡಿಯೇ ಹಂಸಲೇಖಾ ಥರದ ಗೀತರಚನೆಕಾರರು ಹಾಡು ಬರೆದು ಗೆದ್ದು ಬಿಡುತ್ತಾರೆ. ಗೆಲುವಿನ ನಗೆ ಬೀರುತ್ತಾರೆ.

ಕಡಲೋ ಕಡಲೋ ಕಣ್ ಕಡಲೋ . . . .  
ಮುಗಿಲೋ ಮುಗಿಲೋ ಮನ ಮುಗಿಲೋ . . . .  
ಕಡಲಲ್ಲೋ ಮುಗಿಲಲ್ಲೋ ನೀ ನನ್ನಾ ತೇಲಿಸು . . . . .  
ಕಡಲಲ್ಲೋ ಮುಗಿಲಲ್ಲೋ ನೀ ನನ್ನಾ ಬದುಕಿಸು.  
ಸಿಹಿ ಮುತ್ತುದುರಿಸಬೇಡ, ಪ್ರೇಮ ಪತ್ರ ರವಾನಿಸಬೇಡ  
ನಿನ ಮುತ್ತಿನ ನಗುವೇ ಸಾಕು, ಆ ನಗುವಲಿ ಒಪ್ಪಿಗೆ ಹಾಕು  
ಹೇ ಸಾಕು, ಹೇ ಸಾಕು, ಆ ನಗುವಾ ಬಿಸಾಕು . . . .

ಹೇಗಿದೆ ನೋಡಿ ಗೆಲುವಿನ ಕನ್‌ವರ್ಷನ್ನು, ಹುಡುಗರ ಕಾನ್‌ವರ್‌ಜೇಷನ್ನು. ಹೀಗೆ ಗೆಲುವೆಂಬ ಮಾಯಾಮೃಗದ ಬೆನ್ನತ್ತಿದ ಬರಹಗಾರರರು ಸದಾ ತಮ್ಮ ಸುತ್ತಲ ಪರಿಸರವನ್ನು ಗಮನಿಸುತ್ತಿರುತ್ತಾರೆ. ಹಾಗೆ ಗಮನಿಸಿ ಪ್ರಭಾವಿತರಾಗುತ್ತಿರುತ್ತಾರೆ. ಯಾವುದೋ ಒಂದು ಅಮೃತ ಘಳಿಗೆಯಲ್ಲಿ ಮನಸ್ಸು ಗರಿಬಿಚ್ಚುತ್ತದೆ. ಆಗ ಹಾಡು ಹುಟ್ಟುತ್ತದೆ. ಅದೇ 'ಹಾಡು ಹುಟ್ಟಿದ ಸಮಯ' ಎಂಬ ಪುಸ್ತಕದ ರಚನೆಗೂ ಕಾರಣವಾಗಿ ಬಿಡುತ್ತದೆ. ಚಲನಶೀಲತೆ ಮತ್ತು ಕ್ರಿಯಾಶೀಲತೆಗಳು ಎಲ್ಲೆಂದರಲ್ಲಿ ಶಿಲಾಲತೆಯಂತೆ ಬಳುಕುತ್ತವೆ.

ಬೆಳಿಗ್ಗೆ ವಾಕಿಂಗ್ ಮುಗಿಸಿ ರಿಂಗ್ ರೋಡಿನ ಸೇತುವೆಯ ಮೇಲೆ ಪತ್ರಿಕೆ ಓದುವ ನಿಮ್ಮ ಪತ್ರಿಕೆಯ ಅಂಕಣವೊಂದು ನಿಮ್ಮ ಬಹುಕಾಲದ ಗೆಲುವಿನ ಹುಚ್ಚಿಗೆ ಕಿಚ್ಚು ಹತ್ತಿಸಿ ಬೆಳಕು ಕಾಣಿಸಬಹುದು. ಹಾಗೆ ಕಟ್ಟಿಕೊಂಡ ಕನಸುಗಳು ಸಾಕಾರಗೊಳ್ಳಲಿಕ್ಕೆ ವರುಷಗಳು ಬೇಕು, ಮನಸ್ಸು ಮಾಡಲಿಕ್ಕೆ ಮಾತ್ರ ನಿಮಿಷಗಳು ಸಾಕು. ಯಾವುದೋ ಅಕ್ಷರ, ಯಾರದೋ ಮನಸ್ತಾಪ, ಯಾವುದೋ ಕನಸು, ಯಾರದೋ ಮುನಿಸು, ಮತ್ಯಾವುದೋ ಧಾವಂತ, ಗೆಲ್ಲಲೇಬೇಕೆಂಬ ಅಯಸ್ಕಾಂತ ಹೀಗೆ ನಮ್ಮಲ್ಲೇ ಅದು ಹುಟ್ಟಲು ಹೊತ್ತು ಗೊತ್ತಿಲ್ಲ. ಅದು ರಿಂಗ್ ರೋಡಾಗಲಿ ಬಾತ್‌ರೂಮಾಗಲಿ ಜಾಗ ಯಾವುದಾದರೂ ಸರಿಯೇ! ಗೆಲುವಿನ ಹಂಬಲಕ್ಕಾಗಿ ಮನಸ್ಸು ಮಾಡಬೇಕಷ್ಟೆ.

ಬುದ್ಧ ತಾನೂ ಗೆದ್ದ, ಅಂಗುಲೀಮಾಲನನ್ನು ಗೆಲ್ಲಿಸಿದ. ಆದರೆ ನಮ್ಮೊಳಗಿನ ದೌರ್ಬಲ್ಯ ನಮ್ಮನ್ನೂ ಸೋಲಿಸಿ ತಾನೂ ಸೋಲುತ್ತದೆ. ಅದಕ್ಕಾಗಿ ಈಗಾಗಲೇ ಗೆದ್ದವರ ಪಡೆ ನಮ್ಮ ಮುಂದಿದೆಯಲ್ಲ ಅವರ ಹೆಜ್ಜೆ ಗುರುತುಗಳನ್ನು ಗಮನಿಸಿ ನೋಡಿ! ದೌರ್ಬಲ್ಯಗಳಿಂದಾಗಿ ಸೋತವರೂ ಚರಿತ್ರೆ ಸೃಷ್ಟಿಸಿದ್ದಾರೆ. ಹಾಗೆಯೇ ತಮ್ಮ ಸಂಕಲ್ಪ ಬಲದಿಂದಾಗಿ ಗೆದ್ದವರೂ, ಇತಿಹಾಸವಾಗಿ ಹೋಗಿದ್ದಾರೆ. ಜಗತ್ತನ್ನೇ ಗೆದ್ದ ಅಲೆಕ್ಸಾಂಡರ್ ಕಡೆಗೆ ತನ್ನ ಶವಪೆಟ್ಟಿಗೆಯಲ್ಲಿ ತನ್ನ ಖಾಲಿ ಕೈ ತೋರಿಸಿ ನೋಡಿ ನಾನು ಏನನ್ನೂ ಹೊತ್ತುಕೊಂಡು ಹೋಗುತ್ತಿಲ್ಲ. ಎಲ್ಲವನ್ನೂ ಇಲ್ಲೇ ಬಿಟ್ಟುಹೋಗುತ್ತಿದ್ದೇನೆಂಬ ಲೈಫ್ ಫಿಲಾಸಫಿ ಹೇಳಿದನೆಂದು ಅರ್ಥೈಸುತ್ತಾರೆ. ನಾವು ಹೀಗೆ ಅರ್ಥೈಸುವಿಕೆಯನ್ನು ಪಕ್ಕಕಿಟ್ಟು ಹೊಸ ಥರ ಯೋಚಿಸಿದರೆ ಅಲೆಗ್ಸಾಂಡರ್ ತನ್ನ ಮೊದಲ ಸೈನಿಕರ ವಿಶ್ರಾಂತಿ ಕಸಿದುಕೊಂಡ, ಸಾಮ್ರಾಜ್ಯ ವಿಸ್ತರಿಸಿಕೊಂಡ. ಅಂತ್ಯದಲ್ಲಿ ಅಲೆಕ್ಸಾಂಡರ್ ಮಾತ್ರ ಎಲ್ಲವನ್ನೂ ಬಿಟ್ಟು ಹೋದ ಸಂದೇಶ ಕೊಟ್ಟು ಹೋದ. ಭಗವಂತ ಕೂಡ ಈ ಭೂಮಿಯನ್ನು ಆಕಾಶಕ್ಕೆ ಎತ್ತಿಕೊಂಡು ಹೋಗಲು ಸಾಧ್ಯವಿಲ್ಲ. ಎಲ್ಲರೂ ಎಲ್ಲವನ್ನೂ ಇಲ್ಲಿಯೇ ಬಿಟ್ಟು ಹೋಗಬೇಕು ನಿಜ. ಈ ವಿಷಯದಲ್ಲಿ ಅಲೆಕ್ಸಾಂಡರ್, ಅಶೋಕ, ಅಕ್ಬರ್ ಎಲ್ಲರೂ ಒಂದೇ! ಆದರೆ ಅಲೆಕ್ಸಾಂಡರ್ ತನ್ನ ಸಾವಿನ ಘಳಿಗೆಯಲ್ಲೂ ತನ್ನ ಕೈಯನ್ನು ಹೊರಚಾಚಿ ತನ್ನ ಖಾಲಿ ಕೈ ತೋರಿಸಿ ಇಷ್ಟೆಲ್ಲವನ್ನೂ ಬಿಟ್ಟು ಹೋಗುವ ಶುದ್ಧಾಂಗ ಶುದ್ಧ ಸ್ಮಶಾನ ವೈರಾಗ್ಯವನ್ನೇಕೆ ಹೇಳಿ ಹೋದ? ಎಂದರೆ ಮನುಷ್ಯನ ಸ್ವಾರ್ಥ, ದುರಾಸೆ ಕಡಿಮೆ ಆಗಲಿ ಅಂತ ಅಲ್ಲವೇ? ಊಹುಂ, ನನಗೆ ಅದನ್ನು ಹಾಗೇ ರಿಸೀವ್ ಮಾಡಲು ಆಗುತ್ತಿಲ್ಲ! ಅವನು ಬೇರೆಯದನ್ನೇ ಹೇಳಿ ಹೋದ! ಅವನ ಬಿಚ್ಚಿದ ಕೈಗಳಲ್ಲಿ ಗೆರೆಗಳಿದ್ದವು. ಅದು ಅವನ ಶಕ್ತಿ ಮತ್ತು ದೌರ್ಬಲ್ಯಗಳ ಆದಿ ಅಂತ್ಯವನ್ನು ಹೇಳುತ್ತಿತ್ತು. ಅಲ್ಲಿ ವಿಜಯ ದುಂದುಭಿಯ ಸ್ಪಷ್ಟ ನಿನಾದಕ್ಕಾಗಿ ಅವನು ಕಿವಿತೆರೆದ ಅಮೃತಘಳಿಗೆಯ ಸಾಪೇಕ್ಷ ಸಿದ್ಧಾಂತವಿತ್ತು. ಎಲ್ಲರೂ ಎಲ್ಲವನ್ನೂ ಬಿಟ್ಟುಹೋಗಲೇಬೇಕು ನಿಜ, ಹಾಗಂತ ದುಡಿಯುವ ವಯಸ್ಸಲ್ಲಿ ಹುಮ್ಮಸ್ಸಿನ ಮನಸ್ಸನ್ನು ಬೆಳೆಸಿಕೊಳ್ಳದಿದ್ದರೆ ಹೇಗೆ? ಆಕಸ್ಮಿಕದ ಅವಕಾಶಕ್ಕಾಗಿ ಕಾಯುತ್ತಾ ಕುಳಿತರೆ ಹೇಗೆ? ಹಾಗೆ ಕೂತರೆ ನಿಮಗೆ ಅದೃಷ್ಟದ ಬಾಗಿಲು ಯಾವತ್ತಿಗೂ ತೆರೆಯುವುದಿಲ್ಲ. ಅವನು ದುಡಿವ ವಯಸ್ಸಿನ ಹುಮ್ಮಸ್ಸಿಗೆ ಮನಸ್ಸನ್ನು ಅಣಿಗೊಳಿಸಿಕೊಳ್ಳುವ ಸಂದೇಶ ಕೊಟ್ಟು ಹೋದ ಅಂತ ಯಾಕೆ ಭಾವಿಸುವುದಿಲ್ಲ? 'ಸದೃಢ ದೇಹದಲ್ಲಿ ಸದೃಢ ಮನಸ್ಸಿರಲಿ' ಅಂತ ಸ್ವಾಮಿ ವಿವೇಕಾನಂದರು ಹೇಳಿದ ನಗ್ನ ಸತ್ಯದ ಹಾಗೆ.

ಈ ಬದುಕು ಒಮ್ಮೆಯಾದರೂ ವಿಜಯದ ನಗೆ ನಕ್ಕು ಜಯದ ಜೊತೆಗಿರಲಿ. ಎಲ್ಲವನ್ನೂ ಇಲ್ಲೇ ಬಿಟ್ಟು ಹೋಗುತ್ತೇವೆಂಬ ಸ್ಮಶಾನ ವೈರಾಗ್ಯ ಆರಂಭದ ಹೆಜ್ಜೆಯಲ್ಲೇ ಇಣುಕದಿರಲಿ ಎಂಬ ಸತ್ಯವನ್ನೇಕೆ ಅಲೆಗ್ಸಾಂಡರ್ ಹೇಳಲಿಲ್ಲ ಅಂತ ಭಾವಿಸುತ್ತೀರಿ. ನಮ್ಮ ವ್ಯಾಖ್ಯಾನ ಯಾವಾಗಲೂ ಸಕಾರಾತ್ಮಕವಾಗಿರಬೇಕು, ನಕರಾತ್ಮಕವಾಗಿರಬಾರದು. ಅದನ್ನೇ ಪಾಸಿಟಿವ್ ಎನರ್ಜಿ ಅನ್ನೋದು. ಆದರೆ, ಇಡೀ ಜಗತ್ತು ಇಂದು ತಲೆಕೆಡಿಸಿಕೊಳ್ಳುತ್ತಿರುವುದು ಕೊರೊನಾ ಪಾಸಿಟಿವ್ ಬಗ್ಗೆ. ಆದರೆ, ಸ್ವಾಮಿ ವಿವೇಕಾನಂದರು ಹೇಳಿದ್ದೂ ಬೇರೆಯದನ್ನೇ, "ಏಳೀ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ" ಅಂತ. ಅಂದರೆ

"This life is a great chance seek for the highest aim at the highest and you shall reach the highest''

ಈ ಬದುಕು ಒಂದು ದೊಡ್ಡ ಅವಕಾಶ, ಬದುಕೇ ಒಂದು ದೊಡ್ಡ ಅವಕಾಶ ಎಂದ ಮೇಲೆ ಗೆಲುವು ಯಾರದ್ದೋ ಯಾಕೆ ಆಗಬೇಕು. ಒಮ್ಮೆಯಾದರೂ ಅದು ನಮ್ಮದೂ ಆಗಬೇಕಲ್ಲ? ಯಶಸ್ಸೆಂಬ ಹರಿಗೋಲಿನ ಹುಟ್ಟು ನಮ್ಮ ಕೈಯ್ಯಲ್ಲಿದೆ?, ಚಲಿಸುವ ಮನಸ್ಸು ಮಾಡಬೇಕಷ್ಟೆ. ಗೆಲುವೆಂದರೆ ಕೇವಲ ದುಡ್ಡು, ಆಸ್ತಿ, ಐಶ್ವರ್ಯಗಳಲ್ಲ, ಅದೊಂದು ಮಾನಸಿಕ ಅನುಭೂತಿ. ನಮಗೆ ನಾವೇ ಪಡುವ ಆನಂದ, ಸಾವಿರ ಕೋಟಿ ಸಂಪಾದಿಸಿದ ಸಿರಿವಂತ ಕೂಡ ತನ್ನ ವಿಜಯದುಂದುಬಿಯ ನಾದಸ್ವರಕ್ಕೆ ಹೊಸದೊಂದು ಪೀಪಿ ಸಿಕ್ಕಿಸಿಕೊಳ್ಳುತ್ತಿರುತ್ತಾನೆ. ಕಾರಣ ಅದೇ ವಾದ್ಯದಲ್ಲಿರುವ ಬೇರೊಂದು ನಾದ ಕೇಳಿಸಿಕೊಳ್ಳುವ ಉತ್ಸಾಹ ಅವನದು. ಅಂದರೆ ಗೆಲುವೆನ್ನುವುದು ನಿಲ್ದಾಣವಲ್ಲ. ನಿರಂತರ ಪಯಣ, ದುಡ್ಡು ಕೊಡುವ ಸುಖ ಅವನಿಗೆ ಸಾಕೆನಿಸುತ್ತದೆ. ಅವನು ತನ್ನ ಆತ್ಮ ಸುಖಕ್ಕಾಗಿ ಮತ್ತೇನನ್ನೂ ಬಯಸುತ್ತಾನೆ. ಅದಕ್ಕಾಗಿ ತನ್ನ ಕೊನೆ ಹೆಜ್ಜೆಯವರೆಗೆ ನಿಂತಲ್ಲಿ ನಿಲ್ಲದೆ ಜಯದ ಹಾದಿಯನ್ನು ಬದಲಿಸುತ್ತಾನೆ. ಆದರೆ ಪ್ರತಿದಿನ ಗೆಲುವಿನ ದಾರಿಯಲ್ಲಿ ತೊಡಕುಗಳನ್ನು ನಿವಾರಿಸಿಕೊಳ್ಳುವ ಛಲ ಕಲಿಯುತ್ತಿರುತ್ತಾನೆ. ಅದಾವುದನ್ನೂ ಕಲಿಯದೆ, ಕೇವಲ ಕೀಳರಿಮೆಗಳು, ಗಿಲ್ಟುಗಳು, ಮಿಸ್ ಮ್ಯಾನೇಜ್‌ಮೆಂಟುಗಳು, ಎಲ್ಲವೂ ನನಗೇ ಗೊತ್ತೆಂಬ ಭ್ರಮೆಗಳು ನಮ್ಮ ಜೊತೆಗಾರರಾಗಿಬಿಟ್ಟರೆ ನಮ್ಮ ನಡಿಗೆಗೆ ಅಹಂಕಾರದ ಅಪಾಯಗಳು ಕೊರೊನಾ ಕಾಲದ ಅಧೀರತೆಗಳು ಎಡತಾಕುತ್ತಿರುತ್ತವೆ. ನಮ್ಮ feelingಗಳೇ ನಮಗೆ ಅಡ್ಡಗಾಲು ಹಾಕಿಬಿಡುತ್ತವೆ. ಆಗಲೇ ಗೆಲುವೆಂಬುದು ಮರಳುಗಾಡಿನ ಮರೀಚಿಕೆಯಾಗುತ್ತದೆ. ನಮ್ಮಲ್ಲೇ ಇರುವ ಮನೋದೌರ್ಬಲ್ಯಗಳನ್ನು ದಾಟಿ ಒಮ್ಮೆ ಮನಸ್ಸು ಮಾಡಿ ನೋಡಿ! ವಿಜಯದ ಹೂ ಮಾಲೆ ಬಂಗಾರದ ನಗೆ ನಕ್ಕು ನಿಮ್ಮನ್ನು ಕೈಹಿಡಿದು ನಡೆಸುತ್ತದೆ. ವರಕವಿ ಬೇಂದ್ರೆಯವರು ಹೇಳಿದ ಹಾಗೆ 'ಆನೆ ಹೋದುದೆ ಬೀದಿ, ಅವರಿಗವರದೇ ಹಾದಿ' ಹಾಗೇ ನಮ್ಮ ವಿಜಯದ ಕನಸಿಗೆ, ನಮ್ಮ ಗೆಲುವಿನ ಯಶಸ್ಸಿಗೆ ನಾವೇ ರೂವಾರಿ, ನಮ್ಮ ವಿವೇಕವೇ ನಮಗೆ ಸರಿದಾರಿ ಏನಂತೀರಿ?

## ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಐವರಿಂದ ಪ್ರಮಾಣ ವಚನ

**ನ್ಯಾ.ಪಂಕಜ್ ಮಿಥಲ್, ನ್ಯಾ.ಸಂಜಯ್ ಕರೋಲ್, ನ್ಯಾ.ಪಿ.ವಿ.ಸಂಜಯ್ ಕರೋಲ್, ನ್ಯಾ.ಅಹ್ಸಾನುದ್ದೀನ್ ಅಮಾನುಲ್ಲಾ, ನ್ಯಾ.ಮನೋಜ್ ಮಿಶ್ರಾ**



**ನವದೆಹಲಿ:** ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನ್ಯಾ. ಪಂಕಜ್ ಮಿಥಲ್, ಸಂಜಯ್ ಕರೋಲ್ ಸೇರಿ ಐವರು ಸೋಮವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಸುಪ್ರೀಂಕೋರ್ಟ್ ಆವರಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿ.ವಿ. ಸಂಜಯ್‌ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಪ್ರಮಾಣ ವಚನ ಸ್ವೀಕರಿಸಿದರು. ಮೂವರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್‌ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ ಬೋಧಿಸಿದರು. ಐವರಿಂದ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 32ಕ್ಕೆ ಏರಲಿದೆ. ಸುಪ್ರೀಂಕೋರ್ಟ್‌ನ ಮಂಜೂರಾಗಿರುವ ನ್ಯಾಯಮೂರ್ತಿಗಳ ಸ್ಥಾನ 34 ಆಗಿವೆ. ಇನ್ನು 2 ಹುದ್ದೆಗಳು ಬಾಕಿ ಇವೆ.

**ಕೊಲಿಜಿಯಂ ಶಿಫಾರಸು:** ಈ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13ರಂದು ಶಿಫಾರಸು ಮಾಡಿತ್ತು.

## ನಿಧನ

**ಕಾಡೇಮಡ ಟಿ.ಬೋಪಯ್ಯ (ರಮೇಶ್)**



ಮೈಸೂರು, ಫೆ. 6–ಮೂಲತಃ ದಕ್ಷಿಣ ಕೊಡಗಿನ ಬಿ.ಶೆಟ್ಟಿಗೆರೆಯವರಾಗಿದ್ದು, ಮೈಸೂರಿನ ವಿದ್ಯಾಶಂಕರ ಲೇಔಟ್‌ನಲ್ಲಿ ವಾಸವಿದ್ದ ಕಾಡೇಮಡ ಟಿ. ಬೋಪಯ್ಯ (ರಮೇಶ್) ಅವರು ಇಂದು ನಿಧನರಾದರು. ಅವರಿಗೆ 66 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರಿ, ಅಳಿಯ ಹಾಗೂ ಅಪಾರ ಬಂಧುವರ್ಗ ಅಗಲಿದ್ದು, ಅಂತ್ಯಕ್ರಿಯೆ ನಾಳೆ (ಫೆ.7) ಮಧ್ಯಾಹ್ನ 2 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com, website: www.mysurumithra.com

# 21ನೇ ಶತಮಾನದಲ್ಲಿ ಇಂಧನ ಕ್ಷೇತ್ರವೇ ವಿಶ್ವದ ಭವಿಷ್ಯ ನಿರ್ಧರಿಸಲಿದೆ: ಪ್ರಧಾನಿ ನರೇಂದ್ರ ಮೋದಿ ಭವಿಷ್ಯ




ಬೆಂಗಳೂರು: 21ನೇ ಶತಮಾನದಲ್ಲಿ ವಿಶ್ವದ ಭವಿಷ್ಯವನ್ನು ನಿರ್ಧರಿಸುವಲ್ಲಿ ಇಂಧನ ಕ್ಷೇತ್ರವು ಪ್ರಮುಖ ಪಾತ್ರ ವಹಿಸಲಿದ್ದು, ಈ ಶಕ್ತಿಯ ಹೊಸ ಸಂಪನ್ಮೂಲಗಳನ್ನು ಅಭಿವೃದ್ಧಿಪಡಿಸುವಲ್ಲಿ ಮತ್ತು ಪರಿವರ್ತನೆಯಲ್ಲಿ ಭಾರತವು ಇಂದು ಪ್ರಬಲವಾದ ಧ್ವನಿಗಳಲ್ಲಿ ಒಂದಾಗಿ ಮಾರ್ಪಟ್ಟಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ-2023ಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಸಿಲಿಕಾನ್ ಸಿಟಿ ಬೆಂಗಳೂರನ್ನು ಕೊಂಡಾಡಿದರು. ಇದು ಭಾರತದಲ್ಲಿ ಜಿ-20 ಅಧ್ಯಕ್ಷತೆ ದೊರೆತ ನಂತರ ನಡೆಯುತ್ತಿರುವ ಮೊದಲ ಕಾರ್ಯಕ್ರಮ. ತಂತ್ರಜ್ಞಾನದ ರಾಜಧಾನಿ ಎನಿಸಿದ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಇಂಧನ ಕ್ಷೇತ್ರಕ್ಕೆ ಇಂದಿನ ದಿನಮಾನಗಳಲ್ಲಿ ಬಹಳ ಮಹತ್ವವಿದೆ. ಇಂಧನ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವು ಇಂದು ವಿಶ್ವದ ಅತ್ಯಂತ ಮುಂದುವರೆದ ಶಕ್ತಿಗಳ ಪೈಕಿ ಒಂದಾಗಿದೆ ಎಂದು ಹೇಳಿದರು.

ಐಎಂಎಫ್-2023ರ ಪ್ರಗತಿಯ ಮುನ್ಸೂಚನೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿದೆ. ಮಹಾಮಾರಿ ಹಾಗೂ ಯುದ್ಧದ ಪ್ರಭಾವದ ನಡುವೆಯೂ ಭಾರತವು ಜಾಗತಿಕ ಆಶಾಕಿರಣ (ಬ್ರೈಟ್ ಸ್ಪಾಟ್) ಆಗಿದೆ. ಆಂತರಿಕ ಸತ್ವದಿಂದಾಗಿ ಭಾರತವು ಬಾಹ್ಯ ಒತ್ತಡಗಳನ್ನು ತಡೆದುಕೊಂಡಿದೆ.

ಭಾರತದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಲ್ಲ ಸ್ಥಿರ ಸರ್ಕಾರವಿದೆ. ಹೀಗಾಗಿಯೇ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಪೂರಕವಾಗುವ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಮಹತ್ವದ ಬದಲಾವಣೆಗಳು ಕಂಡು ಬಂದಿವೆ. ಅವುಗಳ ಫಲಾನುಭವಿಗಳ ಸಂಖ್ಯೆಯು ಹಲವು ಅಭಿವೃದ್ಧಿ ಹೊಂದಿದ ದೇಶಗಳ ಒಟ್ಟು ಜನಸಂಖ್ಯೆಗಿಂತಲೂ ಹೆಚ್ಚಾಗಿದೆ ಎಂದು ತಿಳಿಸಿದರು.

ಇಂದು ದೇಶದಲ್ಲಿ ಕೋಟ್ಯಂತರ ಜನರ ಬದುಕಿನ ರೀತಿ ಬದಲಾಗಿದೆ. ಹಳ್ಳಿಹಳ್ಳಿಗಳಲ್ಲಿ ಇಂಟರ್ನೆಟ್ ತಲುಪಿದೆ. ಇದಕ್ಕಾಗಿ 5 ಲಕ್ಷ ಕಿಮೀಗೂ ಹೆಚ್ಚು ಉದ್ದದಷ್ಟು ಆಪ್ಟಿಕಲ್ ಫೈಬರ್ ಅಳವಡಿಸಲಾಗಿದೆ. ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆ 13 ಪಟ್ಟು ಹೆಚ್ಚಾಗಿದೆ. ಇಂಟರ್ನೆಟ್ ಬಳಕೆ ಪ್ರಮಾಣ 3 ಪಟ್ಟು ಹೆಚ್ಚಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಇಂಟರ್ನೆಟ್ ಬಳಕೆ ಹೆಚ್ಚಾಗಿದೆ.

ಬಡವರ್ಗದಲ್ಲಿದ್ದವರು ಮಧ್ಯಮವರ್ಗಕ್ಕೆ ಬಂದಿದ್ದಾರೆ. ಮೊಬೈಲ್ ಫೋನ್ ಉತ್ಪಾದನೆಯಲ್ಲಿ ಭಾರತ ಮುಂಚೂಣಿಗೆ ಬಂದಿದೆ.

ವಿಶ್ವದಲ್ಲಿಯೇ ಅತಿಹೆಚ್ಚು ಆಕಾಂಕ್ಷೆ ಹೊಂದಿರುವವರ ನಾಡಾಗಿ ನಮ್ಮ ಭಾರತ ವಿಕಸಿತಗೊಳ್ಳುತ್ತಿದೆ. ಭಾರತದಲ್ಲಿ ಇಂಧನದ ಬೇಡಿಕೆ ಹೆಚ್ಚಾಗುತ್ತಿದೆ. ಅಭಿವೃದ್ಧಿಯ ವೇಗ ಗಮನಿಸಿದರೆ ಬರುವ ವರ್ಷಗಳಲ್ಲಿ ಭಾರತದಲ್ಲಿ ಹಲವು ಹೊಸ ನಗರಗಳು ರೂಪುಗೊಳ್ಳಲಿವೆ. ಅಂತರರಾಷ್ಟ್ರೀಯ ಇಂಧನ ಸಂಸ್ಥೆಯು ಇದೇ ಮಾತು ಹೇಳಿದೆ. ಇದೇ ದಶಕದಲ್ಲಿ ಭಾರತದಲ್ಲಿ ಇಂಧನದ ಬೇಡಿಕೆಯು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಾಗಲಿದೆ. ಹೀಗಾಗಿಯೇ ನಿಮ್ಮಂಥ ಹೂಡಿಕೆದಾರರು ಹಾಗೂ ಸಹವರ್ತಿಗಳಿಗೆ ಹೊಸ ಅವಕಾಶಗಳು ಲಭ್ಯವಾಗಲಿವೆ. ಭಾರತದಲ್ಲಿ ಪ್ರಸ್ತುತ ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ವಿಶ್ವದ ಒಟ್ಟು ಬೇಡಿಕೆಯಲ್ಲಿ ಶೇ.5ರಷ್ಟು ಇದೆ. ಇದು ಮುಂದಿನ ಕೆಲವೇ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಾಗಲಿದೆ. ಭಾರತದ ಅಭಿವೃದ್ಧಿಗೆ 4 ಮುಖ್ಯ (ದೇಶೀಯ ಉತ್ಪಾದನೆಯ ಹೆಚ್ಚಳ, ಪೂರೈಕೆಯಲ್ಲಿ ವೈವಿಧ್ಯ, ಜೈವಿಕ ಇಂಧನ, ಎಲೆಕ್ಟ್ರಿಕ್ ಮತ್ತು ಹೈಡ್ರೋಜನ್ ವಾಹನಗಳ ಬಳಕೆಗೆ ಒತ್ತು) ಸ್ತಂಭಗಳಿವೆ. ಈ ನಾಲ್ಕೂ ಅಂಶಗಳಲ್ಲಿ ಭಾರತ ವೇಗವಾಗಿ ಕೆಲಸ ಮಾಡುತ್ತಿದೆ ಎಂದರು.

ನಮ್ಮ ಪೆಟ್ರೋಲಿಯಂ ಸಂಸ್ಕರಣಾಗಾರಗಳ ತಂತ್ರಜ್ಞಾನವನ್ನು ಮೇಲ್ದರ್ಜೆಗೆ ಏರಿಸುತ್ತಿದ್ದೇವೆ. ಇಲ್ಲಿ ಸ್ಟಾರ್ಟಪ್‌ಗಳಿಗೆ ಹೆಚ್ಚು ಉತ್ತೇಜನವಿದೆ. ನೀವು ಇಲ್ಲಿನ ಇಂಧನ ಕ್ಷೇತ್ರದ ವಿಕಸನದ ಸಹಭಾಗಿಗಳಾಗಬಹುದು. ನೈಸರ್ಗಿಕ ಅನಿಲ ಕ್ಷೇತ್ರದಲ್ಲಿಯೂ ಸುಧಾರಣೆಗೆ ಸತತ ಪ್ರಯತ್ನ ನಡೆಯುತ್ತಿದೆ. ನಮ್ಮ 'ಒನ್ ನೇಷನ್, ಒನ್ ಗ್ರಿಡ್' ಆಶಯ ಸಾಕಾರಗೊಳಿಸಲು ಸತತ ಪ್ರಯತ್ನಗಳು ನಡೆಯುತ್ತಿವೆ. ಎನರ್ಜಿ ಟರ್ಮಿನಲ್‌ಗಳ ಸಾಮರ್ಥ್ಯ ವೃದ್ಧಿಸಲಾಗುತ್ತಿದೆ.

ಸಿಎನ್‌ಜಿ ಸ್ಟೇಷನ್‌ಗಳು 2014ಲ್ಲಿ 900 ಮಾತ್ರವೇ ಇತ್ತು. ಆದರೆ, ಈಗ 5000ಕ್ಕೆ ಮುಟ್ಟಿವೆ. ಗ್ಯಾಸ್ ಪೈಪ್‌ಲೈನ್ ಜಾಲ ವಿಸ್ತರಿಸಲು ಶ್ರಮಿಸುತ್ತಿದ್ದೇವೆ. 2014ರಲ್ಲಿ 14 ಸಾವಿರ ಕಿಮೀ ಪೈಪ್‌ಲೈನ್ ಇತ್ತು. ಈಗ 20 ಸಾವಿರ ಕಿಮೀ ದಾಟಿದೆ. ಶೀಘ್ರದಲ್ಲಿಯೇ ಇದು 35 ಸಾವಿರ ಕಿಮೀ ದಾಟಲಿದೆ. ಭಾರತವು ನಿಮ್ಮ ಹೂಡಿಕೆಗೆ ಅತ್ಯಂತ ಮಹತ್ವದ ಅವಕಾಶ ನೀಡಲಿದೆ. ಗ್ರೀನ್ ಹೈಡ್ರೋಜನ್ ಕ್ಷೇತ್ರದಲ್ಲಿ ಭಾರತವು ವಿಶ್ವದಲ್ಲಿಯೇ ಮುಂಚೂಣಿಯಲ್ಲಿದೆ. 2030ರ ಹೊತ್ತಿಗೆ 4 ಎಂಎಂಟಿ ಯಷ್ಟು ಗ್ರೀನ್ ಹೈಡ್ರೋಜನ್ ಉತ್ಪಾದಿಸುತ್ತೇವೆ. ಇದಕ್ಕಾಗಿ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಲಿದ್ದೇವೆ.

ಇವಿ ಬ್ಯಾಟರಿಗಳ ದರ ಕಡಿಮೆ ಮಾಡಲು ಕ್ರಮ ತೆಗೆದುಕೊಂಡಿದ್ದೇವೆ. 50 ಗಿಗಾವ್ಯಾಟ್‌ಗಳಷ್ಟು ಸಾಮರ್ಥ್ಯದ ಅತ್ಯಾಧುನಿಕ ಕೆಮಿಸ್ಟ್ರಿ ಸೆಲ್ ತಯಾರಿಕೆಗಾಗಿ ವಿಶೇಷ ಪ್ರೋತ್ಸಾಹ ನೀಡಿದ್ದೇವೆ. ದೇಶದಲ್ಲಿ ಬ್ಯಾಟರಿ ಉತ್ಪಾದನೆಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಲಾಗಿದೆ. ಭಾರತದಲ್ಲಿ ಸೌರಶಕ್ತಿ ಉತ್ಪಾದನೆ ಶೇ 20ರಷ್ಟು ಹೆಚ್ಚಾಗಿದೆ. ಪವನ ವಿದ್ಯುತ್ ಉತ್ಪಾದನೆಯಲ್ಲಿ ಭಾರತವು ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ. ಈ ದಶಕದ ಅಂತ್ಯದಲ್ಲಿ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಅರ್ಧದಷ್ಟನ್ನು ಪರಿಸರಸ್ನೇಹಿ ಮೂಲಗಳಿಂದಲೂ ಉತ್ಪಾದಿಸುವ ಗುರಿ ಇರಿಸಿಕೊಂಡಿದ್ದೇವೆ.

ಇ-20 ಗುರಿಗಳನ್ನು ಇಂದು ಪರಿಚಯಿಸಲಾಗುತ್ತಿದೆ. ಆರಂಭದಲ್ಲಿ ಇದು ಕೆಲವೇ ನಗರಗಳಲ್ಲಿ ಮಾತ್ರವೇ ಇರುತ್ತದೆ. ಮುಂದಿನ ದಿನಗಳಲ್ಲಿ ಇಡೀ ದೇಶಕ್ಕೆ ಇದನ್ನು ವಿಸ್ತರಿಸಲಾಗುತ್ತದೆ. ವಿದ್ಯುತ್ ಉತ್ಪಾದನೆ, ವಿತರಣೆ, ಬಳಕೆಯಲ್ಲಿ ಉಳಿತಾಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ನವೀಕರಿಸಬಹುದಾದ ಇಂಧನ ಮೂಲಗಳಿಗೆ ಆದ್ಯತೆ ಸಿಗಲಿದೆ. ಸೋಲಾರ್ ಶಕ್ತಿಯಿಂದ ಮನೆ, ಗ್ರಾಮ, ಏರ್‌ಪೋರ್ಟ್, ಕೃಷಿ ಮುನ್ನಡೆಯುತ್ತಿರುವ ಹಲವು ಉದಾಹರಣೆಗಳಿವೆ. ಮುಂದಿನ ಕೆಲವೇ ದಿನಗಳಲ್ಲಿ ಎಲ್ಲ ಕುಟುಂಬಗಳಲ್ಲಿ ಸೋಲಾರ್ ಒಲೆಗಳು ಬಳಕೆಗೆ ಬರಲಿವೆ. ಪ್ಲಾಸ್ಟಿಕ್ ಬಾಟಲಿಗಳಿಂದ ನಾವು ರೂಪಿಸಿರುವ ಸಮವಸ್ತ್ರಗಳು ಯಾವುದೇ ರೀತಿಯಲ್ಲಿ ಗುಣಮಟ್ಟ ಅಥವಾ ಫ್ಯಾಷನ್ ವಿಚಾರದಲ್ಲಿ ಕಡಿಮೆಯಾಗಿಲ್ಲ. 10 ಕೋಟಿ ಪ್ಲಾಸ್ಟಿಕ್ ಬಾಟಲಿಗಳನ್ನು ಹೀಗೆ ಮರುಬಳಕೆ ಮಾಡಲಾಗುವುದು. ಇದರಿಂದ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ. ಭಾರತದಲ್ಲಿ ಇಂಧನ ಕ್ಷೇತ್ರದಲ್ಲಿರುವ ಅವಕಾಶಗಳನ್ನು ಗಮನಿಸಿ, ಬಳಸಿಕೊಳ್ಳಿ. ನಿಮ್ಮ ಹೂಡಿಕೆಗೆ ಭಾರತವು ಅತ್ಯಂತ ಪ್ರಶಸ್ತ ತಾಣವಾಗಿದೆ ಎಂದರು.

# ಅವೈಜ್ಞಾನಿಕ ಟೋಲ್ ವಸೂಲಿ ಖಂಡಿಸಿ ನಂ.ಗೂಡು ರಸ್ತೆಯಲ್ಲಿ ರೈತ ಸಂಘ ಪ್ರತಿಭಟನೆ

## ಹದಗೆಟ್ಟ ರಸ್ತೆಗೆ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಖಂಡನೆ



ಮೈಸೂರು,ಫೆ.6(ಎಂಟಿವೈ)- ಅವೈಜ್ಞಾನಿಕವಾಗಿ ಟೋಲ್ ಸಂಗ್ರಹಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ(ರೈತ ಪರ್ವ)ದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರು-ನಂಜನಗೂಡು ಮುಖ್ಯ ರಸ್ತೆಯ ಕಡಕೊಳ ಸಮೀಪದ ಕೆ.ಎನ್.ಹುಂಡಿ ಟೋಲ್ ಸಂಗ್ರಹ ಕೇಂದ್ರದ ಬಳಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಮೈಸೂರು-ನಂಜನಗೂಡು ಮುಖ್ಯ ರಸ್ತೆಯ ಟೋಲ್ ಸಂಗ್ರಹ ಕೇಂದ್ರದಲ್ಲಿ ಸ್ಥಳೀಯರಿಂದ ನಿಯಮ ಉಲ್ಲಂಘಿಸಿ ಟೋಲ್ ಸಂಗ್ರಹಿಸಲಾಗುತ್ತಿದೆ. ಸ್ಥಳೀಯ ಗ್ರಾಮಸ್ಥರಿಂದಲೂ 60ರಿಂದ 80 ರೂ. ವಸೂಲಿ ಮಾಡಲಾಗುತ್ತಿದೆ. ನಿಯಮಾನುಸಾರ ಸ್ಥಳೀಯರಿಗೆ ವಿನಾಯಿತಿ ಕೊಡಬೇಕಾಗಿದೆ. ಅಲ್ಲದೆ, ನಿಗದಿತ ಶುಲ್ಕ ಪಡೆಯದೇ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಮೈಸೂರು-ನಂಜನಗೂಡು ರಸ್ತೆ ಹಾಗೂ ಮೈಸೂರು-ತಿ.ನರಸೀಪುರ ರಸ್ತೆ ಟೋಲ್ ಸಂಗ್ರಹಿಸುವಷ್ಟು ಗುಣಮಟ್ಟ ಹೊಂದಿಲ್ಲ. ರಸ್ತೆಗಳು ಹಳ್ಳ-ಕೊಳ್ಳದಿಂದ ಕೂಡಿವೆ. ಈ ರಸ್ತೆ ವಾಹನ ಸವಾರರಿಗೆ ನರಕಸದೃಶವಾಗಿದೆ. ಟೋಲ್ ಸಂಗ್ರಹಿಸಿದರೂ ರಸ್ತೆ ಗುಣಮಟ್ಟ ಕಾಯ್ದುಕೊಂಡಿಲ್ಲ. ರಸ್ತೆ ಬದಿ ಹಾಗೂ ತಿರುವುಗಳಲ್ಲಿ ಗಿಡ-ಗಂಟಿ ಬೆಳೆದುಕೊಂಡಿದ್ದು, ವಾಹನ ಸವಾರರಿಗೆ ಅಡಚಣೆಯಾಗುತ್ತಿದೆ. ಆದರೂ, ಟೋಲ್ ಸಿಬ್ಬಂದಿ ದರ್ಪ ಮೆರೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಪರ್ವ ಸಂಘಟನೆ ಅಧ್ಯಕ್ಷ ಅರುಣ್‌ಕುಮಾರ್, ರಾಜ್ಯ ರೈತ ಪರ್ವ ಸಂಘಟನೆ ಉಪಾಧ್ಯಕ್ಷ ಕಡಕೊಳ ಭರತ್, ಜಿಲ್ಲಾಧ್ಯಕ್ಷ ಬಸವರಾಜು, ಕಲ್ಲುಂದ ಬೋಗಣ್ಣ, ಮಹಿಳಾ ಘಟಕದ ಭಾಗ್ಯಮ್ಮ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.



ಮೈಸೂರು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಹುಯಿಲಾಳು ಮಹದೇವು, ಇಲವಾಲ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಭೈರೇಗೌಡ ಭಾನುವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭ ಯುವ ನಾಯಕ ಜಿ.ಡಿ.ಹರೀಶ್‌ಗೌಡರು ಉಪಸ್ಥಿತರಿದ್ದರು.

# ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಮಾರ್ಚ್‌ನಲ್ಲಿ ಮೋದಿ ಉದ್ಘಾಟನೆ



**ಬೆಂಗಳೂರು**: ಶ್ರೀರಂಗಪಟ್ಟಣ ಬೈಪಾಸ್ ಕಳೆದ ವಾರ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದು, ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆಯಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಕ್ಸ್‌ಪ್ರೆಸ್‌ವೇ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 275 ಅನ್ನು 10-ಲೇನ್ ರಸ್ತೆಗೆ ವಿಸ್ತರಿಸಿದೆ. 117-ಕಿಮೀ ಹೆದ್ದಾರಿ ಬೆಂಗಳೂರಿನ ನೈಸ್ ಪ್ರವೇಶದ್ವಾರದಿಂದ ಮೈಸೂರಿನ ರಿಂಗ್ ರೋಡ್ ಜಂಕ್ಷನ್‌ವರೆಗೆ ಪ್ರಯಾಣದ ಸಮಯವನ್ನು ಸರಾಸರಿ 3 ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿತಗೊಳಿಸಲಿದೆ. ಮಾರ್ಚ್ ಮೊದಲ ವಾರದಲ್ಲಿ ಮೋದಿ ಅವರಿಂದ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸ್ಟ್ರೆಚ್‌ನ ಬಹುತೇಕ ಭಾಗಗಳು ಈಗಾಗಲೇ ತೆರೆದಿದ್ದು, ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಸಂಚರಿಸುತ್ತಿದ್ದು ಪ್ರಯಾಣಕ್ಕೆ 2 ಗಂಟೆ ಸಮಯ ತೆಗೆದುಕೊಳ್ಳುತ್ತಿವೆ. ಟೋಲ್‌ನ ಪ್ರಮಾಣವನ್ನು ಇನ್ನೂ ನಿಗದಿಪಡಿಸಿಲ್ಲ. ಆದರೆ ವಾಹನ ಸವಾರರು ಈಗಾಗಲೇ ರಸ್ತೆಯನ್ನು ಬಳಸುತ್ತಿರುವುದರಿಂದ ಈ ತಿಂಗಳು ಸಂಗ್ರಹಣೆ ಪ್ರಾರಂಭವಾಗುವ ಸಾಧ್ಯತೆಯಿದೆ. ನಾವು ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬೈಪಾಸ್‌ಗಳನ್ನು ತೆರೆಯಲು ಕಾಯುತ್ತಿದ್ದೆವು, ಅದನ್ನು ಈಗ ಮಾಡಲಾಗಿದೆ ಎಂದು ಎನ್‌ಎಚ್‌ಎಐ ಮೂಲಗಳು ತಿಳಿಸಿವೆ.

ಮಾರ್ಚ್ 2014ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತು. ಬೆಂಗಳೂರು-ಮೈಸೂರು ಮಾರ್ಗವು ಅವುಗಳಲ್ಲಿ ಒಂದಾಗಿದೆ. 2014ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ.

# ಅದಾನಿ ಗ್ರೂಪ್ ಹಣಕಾಸು ವಹಿವಾಟು ಸಂಬಂಧ ಸೆಬಿ, ಆರ್‌ಬಿಐ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ




ಮೈಸೂರು,ಫೆ.6(ಎಂಟಿವೈ)-ಅದಾನಿ ಗ್ರೂಪ್ ನಡೆಸಿರುವ ಹಣಕಾಸು ವಹಿವಾಟಿನ ಬಗ್ಗೆ ಸೆಬಿ ಮತ್ತು ಆರ್‌ಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬನ್ನಿಮಂಟಪದ ಎಲ್‌ಐಸಿ ಕಚೇರಿಯ ಮುಂಭಾಗ ನಗರ ಕಾಂಗ್ರೆಸ್ ಸಮಿತಿ ಮತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಈ ಅವ್ಯವಹಾರದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳಿಗೆ ಅವಕಾಶ ನೀಡಬೇಕು. ಅದಾನಿ ಗ್ರೂಪ್ ಅವ್ಯವಹಾರಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಸಾಥ್ ನೀಡುತ್ತಿದೆ. ಅಚ್ಛೇ ದಿನ್ ಎಂದು ಬೊಬ್ಬೆ ಹೊಡೆದಿದ್ದ ಬಿಜೆಪಿ ನಾಯಕರು ಇದೀಗ ಕೇಂದ್ರ ಸರ್ಕಾರ ಒಡೆತನದ ಆಸ್ತಿ, ಕಂಪನಿಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುತ್ತಿದೆ. ಲಾಭದಾಯಕ ಸಂಸ್ಥೆಗಳನ್ನು ಪರಭಾರೆ ಮಾಡುವ ಮೂಲಕ ಸಂಪತ್ತನ್ನು ಲೂಟಿ ಮಾಡಲಾಗುತ್ತಿದೆ. ಅದಾನಿ, ಅಂಬಾನಿ ಹಿತ ಕಾಯುವುದಕ್ಕೆ ಮಾತ್ರ ಕೇಂದ್ರ ಸರ್ಕಾರ ಸೀಮಿತವಾಗಿದೆ. ಜನಸಾಮಾನ್ಯರ ಹಿತ ಬಲಿ ಕೊಡಲಾಗುತ್ತಿದೆ. ಅದಾನಿ ಗ್ರೂಪ್ ನಡೆಸಿರುವ ಅವ್ಯವಹಾರವನ್ನು ಮುಚ್ಚಿಹಾಕುವ ಸಂಚು ನಡೆಸಲಾಗುತ್ತಿದೆ. ರಾಜಕೀಯ ಎದುರಾಳಿಗಳ ಮೇಲೆ ಸೇಡು ತೀರಿಸಿಕೊಳ್ಳುವ ಮನೋಭಾವ ಹೊಂದಿರುವ ಕೇಂದ್ರ ಸರ್ಕಾರ ಅದಾನಿ ಗ್ರೂಪ್ ಭ್ರಷ್ಟಾಚಾರದ ವಿರುದ್ಧ ಮೌನ ವಹಿಸಿದೆ. ಕೂಡಲೇ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಪಂಚದಲ್ಲಿಯೇ ನಾನು ಒಬ್ಬ ಅತ್ಯಂತ ಶ್ರೀಮಂತ ಎಂದು ಬಿಂಬಿಸಿಕೊಂಡು ಸುಳ್ಳು ಲೆಕ್ಕಪತ್ರಗಳನ್ನು ನೀಡಿ ದೇಶದ ಜನತೆಗೆ ಮೋಸ ಮಾಡಿರುವ ಅದಾನಿ ಅವರಿಗೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿರುವುದು ಖಂಡನೀಯ. ಸರ್ಕಾರ ತಮ್ಮ ಸ್ನೇಹಿತರ ಕಂಪನಿಗಳ ಲಾಭಕ್ಕಾಗಿ ಸಾರ್ವಜನಿಕ ಸಂಸ್ಥೆಗಳನ್ನು ಎಸ್‌ಬಿಐ, ಎಲ್‌ಐಸಿ ಹಾಗೂ ಇನ್ನಿತರ ಕಂಪನಿಗಳನ್ನು ದುರುಪಯೋಗಪಡಿಸಿಕೊಂಡಿದೆ. ಅಲ್ಲದೇ, ಈ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ಮಾಡಲು ಪ್ರತಿಪಕ್ಷಗಳು ಸಮಯ ಕೇಳಿದರೂ ಸರ್ಕಾರ ನೀಡದಿರುವುದು ಖಂಡನೀಯ ಎಂದರು.

ಅದಾನಿ ಗ್ರೂಪ್ ಕುರಿತಾದ ಹಿಂಡನ್ಬರ್ಗ್ ರಿಸರ್ಚ್ ಫೋರೆನ್ಸಿಕ್ ವಿಶ್ಲೇಷಣೆ ಬಗ್ಗೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಂತಹ ಸಂಸ್ಥೆಗಳು ಗಂಭೀರ ತನಿಖೆ ನಡೆಸಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಚರ್ಚೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಅಸ್ರತ್ ಉಲ್ಲ ಖಾನ್, ಸೈಯದ್ ಇಕ್ಬಾಲ್, ಎಂ.ಎ.ಕಮಲ ಅನಂತರಾಮು, ಶಾಬೋಜುದ್ದಿನ್, ಸೈಯದ್ ಫಾರುಕ್, ಮಜರ್ ಪಾಷ, ನವಾಜ್, ಕುಮಾರ್, ಸಲೀಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

# ರಾಜ್ಯದ ಅಭಿವೃದ್ಧಿಗೆ ಅರಸು ಸಮುದಾಯದ ಕೊಡುಗೆ ಅಪಾರ

### ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್



ಮಂಡ್ಯ, ಫೆ.6– ರಾಜ್ಯದ ಅಭಿವೃದ್ಧಿಗೆ ಅರಸು ಸಮುದಾಯದ ಕೊಡುಗೆ ಅಪಾರವಾಗಿದ್ದು, ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಸಮುದಾಯ ಬಲಪಡಿಸಬೇಕು ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕರೆ ನೀಡಿದರು.

ನಗರದ ಕಲಾಮಂದಿರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಅರಸು ಸಂಘ ಜಿಲ್ಲಾ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರಾಚೀನ ಕಾಲದಿಂದಲೂ ನಮ್ಮ ಪೂರ್ವಿಕರು ನಾಡಿಗಾಗಿ ಬಹಳಷ್ಟು ಯೋಜನೆಗಳನ್ನು ನೀಡಿದ್ದು, ಜನರ ಒಳಿತಿಗಾಗಿ ಜವಾಬ್ದಾರಿ ತೆಗೆದುಕೊಂಡು ಒಳ್ಳೆಯ ಕೆಲಸ ಮಾಡಿದರು. ಅದೇ ಮಾದರಿ ನಮ್ಮ ಸಮುದಾಯದ ಸಂಘವೂ ಜನರ ಒಳಿತಿಗಾಗಿ ಸೇವೆ ಮಾಡಬೇಕು ಎಂದರು.

ಒಡೆಯರ್ ಮನೆತನವೂ ಸಾಕಷ್ಟು ಕೊಡುಗೆ ನೀಡಿದೆ. ವೈಯಕ್ತಿಕವಾಗಿ ನನಗೆ ಇದರಿಂದ ಸಹಾಯವಾಗಿದೆ ಎಂದು ಉದಾಹರಣೆ ಸಮೇತ ವಿವರಿಸಿದ ಅವರು, ಇಂದಿಗೂ ಜನರ ಮನಸ್ಸಿನಲ್ಲಿ ಒಡೆಯರ್ ಮನೆತನದವರ ಬಗ್ಗೆ ಪ್ರೀತಿ, ವಿಶ್ವಾಸ ಇದೆ. ನಾಡಿಗೆ ಅವರು ಒಳ್ಳೆಯದನ್ನೇ ಮಾಡುತ್ತಾರೆ. ಯಾವುದೇ ಕಾರಣಕ್ಕೂ ತೊಂದರೆ ನೀಡುವುದಿಲ್ಲ ಎಂದು ಮನವರಿಕೆಯಾಗಿದೆ. ಅಂತಹ ವಿಶ್ವಾಸಕ್ಕೆ ಧಕ್ಕೆ ತರುವ ರೀತಿ ಕೆಲಸ ಮಾಡಬಾರದು ಎಂದು ಸಲಹೆ ನೀಡಿದರು.

ಸಂಘ ಸಂಸ್ಥೆಗಳು ಸಮುದಾಯದ ಒಳಿತಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದಷ್ಟೇ ಕರ್ತವ್ಯವಲ್ಲ. ಪ್ರತಿ ಗ್ರಾಮ, ಹಳ್ಳಿ, ಪಟ್ಟಣಗಳಲ್ಲೂ ನಮ್ಮ ಸಮುದಾಯದವರು ಜವಾಬ್ದಾರಿ ತೆಗೆದುಕೊಂಡು ಜನರ ಒಳಿತಿಗಾಗಿ ಕೆಲಸ ಮಾಡಬೇಕು. ಇಂತಹ ಕಾರ್ಯವನ್ನು ನಮ್ಮ ಪೂರ್ವಿಕರು ಮಾಡಿಕೊಂಡು ಬಂದಿದ್ದಾರೆ. ನಮ್ಮ ಸಮುದಾಯದವರೂ ಇದನ್ನೇ ಮುಂದುವರಿಸಿಕೊಂಡು ಜನರ ವಿಶ್ವಾಸ ಗಳಿಸಬೇಕು ಎಂದು ಸಲಹೆ ನೀಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಪಾತ್ರ ಅಪಾರವಾಗಿದೆ. ಎಲ್ಲರಿಗೂ ಅಭಿವೃದ್ಧಿ ಕಾರ್ಯ ಮಾಡಲು ಅವಕಾಶವಿರುತ್ತದೆ. ಅದನ್ನು ಸದ್ಬಳಕೆ ಮಾಡಿಕೊಂಡು ಸಮುದಾಯದ ಒಳಿತಿಗಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಮಿಳುನಾಡು ದ್ರೋಣಗಿರಿ ಪೀಠಾಧಿಪತಿ ಅಶೋಕ ರಾಜೇಂದ್ರ ಸ್ವಾಮೀಜಿ, ಸುಬ್ರಹ್ಮಣ್ಯ ರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಚುಸಾಪ ಅಧ್ಯಕ್ಷ ಡಾ.ಎಂ.ಜಿ.ಆರ್.ಅರಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ರಾಂತ ಅಧಿಕಾರಿ ಜಯರಾಮ ರಾಜೇ ಅರಸ್, ಸಹಕಾರ ಸಂಘಗಳ ಉಪ ನೋಂದಣಾಧಿಕಾರಿಗಳಾದ ವಿಕ್ರಮ್‌ರಾಜೇ ಅರಸ್, ಜ್ಯೋತಿ ಜಿ.ಸಿ.ಅರಸ್, ಅಧ್ಯಕ್ಷ ಎ.ಎಂ.ಮಲ್ಲರಾಜೇ ಅರಸ್, ಉಪಾಧ್ಯಕ್ಷರಾದ ಮಾದರಾಜೇ ನಂಜರಾಜೇ ಅರಸ್ ಇತರರಿದ್ದರು.

# ಕೆ.ಆರ್.ಪೇಟೆ: ವಿಜೃಂಭಣೆಯ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರಸ್ವಾಮಿ ಬ್ರಹ್ಮ ರಥೋತ್ಸವ



ಕೆ.ಆರ್.ಪೇಟೆ, ಫೆ.6– ತಾಲೂಕಿನ ಬೂಕನಕೆರೆ ಹೋಬಳಿ ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಸಿದ್ಧಲಿಂಗೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಸಚಿವ ಡಾ.ಕೆ.ಸಿ.ನಾರಾಯಣಗೌಡ, ತಹಸೀಲ್ದಾರ್ ನಿಸರ್ಗಪ್ರಿಯ, ಸಮಾಜ ಸೇವಕರಾದ ವಿಜಯ್ ರಾಮೇಗೌಡ, ಆರ್‌ಟಿಓ ಮಲ್ಲಿಕಾರ್ಜುನ್, ಮುಖ್ಯಮಂತ್ರಿಗಳ ಮಾಜಿ ವಿಶೇಷಾಧಿಕಾರಿ ಅರವಿಂದ್ ಮತ್ತಿತರರು ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಚಿವ ನಾರಾಯಣಗೌಡ ಮಾತನಾಡಿ, ಜಾತ್ರೆಗಳು ನಮ್ಮ ಸಂಸ್ಕೃತಿಯ ಸಂಕೇತ. ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಬ್ಬ ಹಾಗೂ ಜಾತ್ರೆಗಳನ್ನು ಆಚರಿಸಲಾಗುತ್ತದೆ. ಜಾತ್ರೆಗಳೆಂದರೆ ನಮ್ಮ ಮಟ್ಟಿಗೆ ಅದು ದೊಡ್ಡ ಹಬ್ಬವಿದ್ದಂತೆ ಎಂದರು.

ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ನೇತೃತ್ವವನ್ನು ಕ್ಷೇತ್ರದ ಪೀಠಾಧಿಪತಿ ಶ್ರೀಸ್ವತಂತ್ರ ಚೆನ್ನವೀರ ಸ್ವಾಮೀಜಿ ವಹಿಸಿದ್ದರು. ಕೆಂಗೇರಿ ಬಂಡೆ ಮಠದ ಶ್ರೀಸಚ್ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಶ್ರೀ ಚೆನ್ನವೀರ ಸ್ವಾಮೀಜಿ ಮಾತನಾಡಿದರು. ಕಾಪನಹಳ್ಳಿ, ವಿಠಲಾಪುರ, ದೊಡ್ಡನಕಟ್ಟೆ, ಕಾಳೇಗೌಡನಕೊಪ್ಪಲು, ಯಡಹಳ್ಳಿ, ಮತ್ತಿಘಟ್ಟ, ನಾಟನಹಳ್ಳಿ, ಬಳ್ಳೇಕೆರೆ, ಅರಳಕುಪ್ಪೆ ಗ್ರಾಮಗಳ ಮುಖಂಡರು ಹಾಗೂ ಭಕ್ತರ ಸಹಕಾರದೊಂದಿಗೆ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಭಕ್ತರಿಗೆ ಅನ್ನದಾಸೋಹ ಹಮ್ಮಿಕೊಳ್ಳಲಾಗಿತ್ತು.

### ನಾಳೆ ಪ್ರವಾಸ ಕಾರ್ಯಕ್ರಮ

ಮಂಡ್ಯ, ಫೆ.6– ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಫೆ.8ರಂದು ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅಂದು ಸಂಜೆ 4.30ಕ್ಕೆ ಪಾಂಡವಪುರದ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಜೆ 5ಕ್ಕೆ ಬನ್ನಂಗಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುವ 9ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡುವ ಅವರು ಕಾರ್ಯಕ್ರಮ ಮುಗಿದ ಬಳಿಕ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳಲಿದ್ದಾರೆ.

# ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ




ಮಂಡ್ಯ, ಫೆ.6– ಉದ್ಯಮಿ ಅದಾನಿ ನೇತೃತ್ವದ ಉದ್ಯಮ ಸಂಸ್ಥೆಗಳಿಗೆ ಎಸ್‌ಬಿಐ ಮತ್ತು ಎಲ್‌ಐಸಿಯ ಸಾರ್ವಜನಿಕರ ಹಣವನ್ನು ಬಲವಂತವಾಗಿ ಹೂಡಿಕೆ ಮಾಡಲು ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಕಾಂಗ್ರೆಸ್ ಕಚೇರಿಯಿಂದ ಎಲ್‌ಐಸಿವರೆಗೂ ಪ್ರತಿಭಟನಾ ಜಾಥಾ ನಡೆಸಿದ ಮುಖಂಡರು, ಕಾರ್ಯಕರ್ತರು ಎಲ್‌ಐಸಿ ಎದುರು ಧರಣಿ ನಡೆಸಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಮಾತನಾಡಿ, ಷೇರು ಮಾರುಕಟ್ಟೆ ಏರುಪೇರಿನಿಂದಾಗಿ ಈಗ ಅದಾನಿ ನೇತೃತ್ವದ ಸಮೂಹ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಣಾಮವನ್ನು ಕೋಟ್ಯಾಂತರ ಮಧ್ಯಮ ವರ್ಗದ ಜನರು ಅನುಭವಿಸುವಂತಾಗಿದೆ. ಬಡ ಜನರು ಎಲ್‌ಐಸಿ ಮತ್ತು ಎಸ್‌ಬಿಐಗಳಲ್ಲಿ ಇರಿಸಿದ್ದ ಮೊತ್ತವನ್ನು ಅದಾನಿ ಸಮೂಹ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ಇದರಲ್ಲಿ ನೇರವಾಗಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿದರು.

ಮುಖಂಡ ಕೆ.ಕೆ.ರಾಧಾಕೃಷ್ಣ ಮಾತನಾಡಿ, ಕೇಂದ್ರ ಸರ್ಕಾರ ತನ್ನ ಆಪ್ತ ವಲಯದ ಕೆಲವೇ ಉದ್ಯಮಿಗಳಿಗೆ ನೆರವಾಗುತ್ತಿದೆ. ಇದರ ಪರಿಣಾಮ ಬಹುಸಂಖ್ಯಾತ ಜನಸಾಮಾನ್ಯರ ಮೇಲೆ ಆಗುತ್ತಿದೆ. ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಮುಚ್ಚುವ ಹುನ್ನಾರವು ಇದರ ಹಿಂದಿದೆ. ಎಸ್‌ಬಿಐ ಮತ್ತು ಎಲ್‌ಐಸಿಯಲ್ಲಿ ಹೂಡಿಕೆ ಮಾಡಿರುವ ಕೋಟ್ಯಾಂತರ ಮಧ್ಯಮ ಮತ್ತು ಬಡಜನರ ಹಿತಾಸಕ್ತಿ ರಕ್ಷಣೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಅಪ್ಪಾಜಿ, ಮಂಡ್ಯ ನಗರ ಘಟಕದ ಅಧ್ಯಕ್ಷ ಹೆಚ್.ಕೆ.ರುದ್ರಪ್ಪ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಡಾ.ಕೃಷ್ಣ, ಮುಖಂಡರಾದ ಸಿದ್ಧಾರೂಢ ಸತೀಶ್‌ಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

# ಪೌರಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ

### ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ



ಮದ್ದೂರು, ಫೆ.6– ಸರ್ಕಾರ ಪೌರ ಕಾರ್ಮಿಕರ ಜೀವನಮಟ್ಟ ಸುಧಾರಿಸಲು ಹಲವು ಯೋಜನೆ ಜಾರಿಗೆ ತಂದಿದೆ. ಪೌರಕಾರ್ಮಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ತಿಳಿಸಿದರು.

ತಾಲೂಕಿನ ಗ್ರಾಪಂ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುಂದುಕೊರತೆ ಸಭೆ ನಡೆಸಿ ಮಾತನಾಡಿದ ಅವರು, ಪೌರ ಕಾರ್ಮಿಕರ ಸ್ಥಿತಿಗತಿ ಅವಲೋಕಿಸಿ, ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪರಿಶೀಲಿಸಲು ಎಲ್ಲಾ ಜಿಲ್ಲೆಗಳಿಗೆ ಖುದ್ದು ಭೇಟಿ ನೀಡಿದ್ದೇನೆ. ಪೌರಕಾರ್ಮಿಕರ ಬಗ್ಗೆ ಬೇರೆ ದೇಶಗಳಲ್ಲಿ ನೀಡಿರುವ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳಲು ಇತ್ತೀಚೆಗೆ ಅಧಿಕಾರಿಗಳ ತಂಡದೊಂದಿಗೆ ಸಿಂಗಾಪುರಕ್ಕೆ ಭೇಟಿ ನೀಡಿದ್ದೇನೆ ಎಂದರು.

ಪೌರಕಾರ್ಮಿಕರಿಗೆ ಸೇವಾಭದ್ರತೆ ಒದಗಿಸಲು ಈಗಾಗಲೇ 11,133 ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗಿದೆ. ಇನ್ನೂ 12,000 ಪೌರಕಾರ್ಮಿಕರನ್ನು ಖಾಯಂಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇದನ್ನು ಸಹ ಶೀಘ್ರವಾಗಿ ಮಾಡುವಂತೆ ಸಫಾಯಿ ಕರ್ಮಚಾರಿ ಆಯೋಗದಿಂದ ಕೋರಲಾಗಿದೆ ಎಂದರು.

ಪೌರಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ನಿವೇಶನ ಹಾಗೂ ವಸತಿ ರಹಿತ ಪೌರಕಾರ್ಮಿಕರಿಗೆ ಮನೆ ಹಾಗೂ ನಿವೇಶನ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

ಪೌರಕಾರ್ಮಿಕರು ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ನೀಡಿರುವ ನಿರ್ದೇಶನದಂತೆ ಮಾಸ್ಟರ್ ಹೆಲ್ತ್ ಚೆಕ್ ಮಾಡಿಸಿ ಎಂದರು.

ಮ್ಯಾನುಯಲ್ ಸ್ಕ್ಯಾವೆಂಜರ್ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಅದರೂ ಸಹ ಮ್ಯಾನುಯಲ್ ಸ್ಕ್ಯಾವೆಂಜರ್ ಕೆಲಸ ವರದಿಯಾಗುತ್ತದೆ. 350 ಪ್ರಕರಣ ದಾಖಲಿಸಲಾಗಿದೆ. ಕಾಯ್ದೆ ಉಲ್ಲಂಘನೆಗೆ ಶಿಕ್ಷೆ ಸಹ ನೀಡಲಾಗಿದೆ ಎಂದರು. ನಗರ ವ್ಯಾಪ್ತಿಯಲ್ಲಿ ಜನಸಂಖ್ಯೆಯ ಪ್ರಕಾರ 500 ಜನರಿಗೆ ಒಬ್ಬರು ಪೌರಕಾರ್ಮಿಕ ಕೆಲಸ ನಿರ್ವಹಿಸಬೇಕು ಎಂದು ಆಯೋಗದಿಂದ ಹಲವಾರು ಬಾರಿ ಸಭೆ ನಡೆಸಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ 700 ಜನರಿಗೆ ಒಬ್ಬರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಿದೆ ಎಂದರು.

ಸಭೆಯಲ್ಲಿ ಪುರಸಭಾಧ್ಯಕ್ಷ ಸುರೇಶ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಆರ್. ಪ್ರಸನ್ನ ಕುಮಾರ್, ಸಫಾಯಿ ಕರ್ಮಚಾರಿ ಆಯೋಗದ ಸಂಶೋಧನಾಧಿಕಾರಿ ವಿಮಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರ ಮಣಿ, ಮಂಡ್ಯ ಎಸಿ ಕೀರ್ತನಾ, ತಹಸೀಲ್ದಾರ್ ನರಸಿಂಹ ಮೂರ್ತಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ನಾಗಲಕ್ಷ್ಮಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

## ತಗ್ಗಹಳ್ಳಿ ವೆಂಕಟೇಶ್‌ಗೆ ಆಮ್ ಆದ್ಮಿ ಗಾಳ

ಮಂಡ್ಯ, ಫೆ.6– ಜೆಡಿಎಸ್‌ನಿಂದ ಬಂಡಾಯಗೊಂಡು ಈ ಬಾರಿಯ ಚುನಾವಣೆಯಲ್ಲಿ ಶ್ರೀರಂಗಪಟ್ಟಣದಿಂದ ಜೆಡಿಎಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್‌ಗೆ ಆಮ್ ಆದ್ಮಿ ಪಕ್ಷ ಗಾಳ ಹಾಕಿದೆ.

ತಾಲೂಕಿನ ತಗ್ಗಹಳ್ಳಿಯಲ್ಲಿರುವ ವೆಂಕಟೇಶ್ ನಿವಾಸಕ್ಕೆ ಭೇಟಿ ನೀಡಿದ ರಾಜ್ಯ ಎಎಪಿ ನಾಯಕರು, 2023ರ ಚುನಾವಣೆಗೆ ಆಪ್‌ನಿಂದಲೇ ಕಣಕ್ಕಿಳಿಯುವಂತೆ ಮನವಿ ಮಾಡಿದರು. ಅಲ್ಲದೇ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಈ ಬಾರಿ ಕರ್ನಾಟಕವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಿದ್ದು, ಮತದಾರರ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಕಳೆದ 3 ದಶಕಗಳಿಂದ ರಾಜಕೀಯದಲ್ಲಿರುವ ನೀವು ಹಂತ ಹಂತವಾಗಿ ಹೆಸರು ಮಾಡಿದ್ದು, ಆಪ್‌ಗೆ ಬಂದರೆ ಟಿಕೆಟ್ ಕೊಡುವುದಾಗಿ ಹೇಳಿದರು. ಆದರೆ ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಕಡೆವರೆಗೂ ಟಿಕೆಟ್‌ಗೆ ಪ್ರಯತ್ನಿಸಿ, ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧಿಸುವುದಾಗಿ ವೆಂಕಟೇಶ್ ಹೇಳಿದರು. ಈ ವೇಳೆ ಆಪ್ ರಾಜ್ಯ ನಾಯಕರಾದ ಚನ್ನಪ್ಪ, ನಾಗಣ್ಣ ಇದ್ದರು.

# 2 ಬಾರಿ ಆಪರೇಷನ್ ಆದ್ರೂ ಪಕ್ಷಕ್ಕಾಗಿ ಹೋರಾಟ

### ಸಹೋದರ ಕುಮಾರಸ್ವಾಮಿ ವಿಚಾರದಲ್ಲಿ ರೇವಣ್ಣ ಭಾವುಕ



**ಹಾಸನ:** ಎರಡು ಬಾರಿ ಆಪರೇಷನ್ ಆಗಿದ್ದರೂ ಕುಮಾರಣ್ಣ ಆರೋಗ್ಯ ಲೆಕ್ಕಿಸದೇ ಪಕ್ಷಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಭಾವುಕರಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಯಾವುದೇ ರೀತಿಯಲ್ಲೂ ನೋವಾಗದಂತೆ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ಹಾಸನ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಟಿಕೆಟ್ ಗೊಂದಲ ಬಗೆಹರಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ. ದೇವೇಗೌಡರಿಗೆ ದೇವರು ಇನ್ನಷ್ಟು ಆರೋಗ್ಯ ಕೊಡಬೇಕು. ಏಕೆಂದರೆ ಕುಮಾರಣ್ಣ ನಮ್ಮ ನಾಯಕರು, ಈ ಬಾರಿ ಚುನಾವಣೆಯಲ್ಲಿ 123 ಸೀಟು ಗೆದ್ದು, ಮುಖ್ಯಮಂತ್ರಿಯಾಗಿ ವಿಧಾನಸೌಧದಲ್ಲಿ ಜೆಡಿಎಸ್ ಬಾವುಟ ಹಾರಿಸುವುದನ್ನು ಅವರು ನೋಡಬೇಕು ಎಂದು ಹೇಳಿದ್ದಾರೆ.

ಕುಮಾರಣ್ಣ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ, ಅವರು ಮುಖ್ಯಮಂತ್ರಿ ಆಗಿದ್ದಾಗ 28 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಾರೆ. ಈಗ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲೂ ಸಹ ಹಿರಿಯ ಮುಖಂಡರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಅರಸೀಕೆರೆಯಲ್ಲಿ ಫೆ.12 ರಂದು ಸಭೆ ಇದೆ. ಕುಮಾರಣ್ಣ ಸೇರಿದಂತೆ ಎಲ್ಲರೂ ಅಲ್ಲಿಗೆ ಬರುತ್ತಾರೆ. ಹಾಸನ ಜಿಲ್ಲೆಯಲ್ಲೂ ಸಭೆ ಮಾಡುವ ಮೂಲಕ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಹೇಳಿದ್ದಾರೆ.

ಮೂರನೇ ಪುಟದಿಂದ

## ಪೊಲೀಸ್ ಠಾಣೆಗೆ ಬಂದ ತಂದೆಮಗ!

ಮಾತ್ರವಲ್ಲದೇ ಪೊಲೀಸರ ಸಂಚಾರ ದಳಗಳು ಕೂಡ ಕಾರ್ಯಾಚರಣೆಯಲ್ಲಿ ತೊಡಗಿದ್ದವು. ರಾತ್ರಿ 8.30 ಸುಮಾರಿನಲ್ಲಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠದ ಬಳಿ ಉದ್ಯಮಿ ದೀಪಕ್ ಅವರ ಆಲ್ಟೋ ಕಾರು ನಿಂತಿರುವುದನ್ನು ಪತ್ತೆ ಹಚಿದ ಪೊಲೀಸರ ಸಂಚಾರ ದಳವು ಅದನ್ನು ವಶಪಡಿಸಿಕೊಂಡಿತು. ಕಾರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ದೊರೆತ ಹಿನ್ನೆಲೆಯಲ್ಲಿ ಸುತ್ತಮುತ್ತ ಪ್ರದೇಶಗಳಲ್ಲಿ ಶೋಧನಾ ಕಾರ್ಯವೂ ನಡೆಯುತ್ತಿತ್ತು.

**ಠಾಣೆಗೆ ಬಂದ ಉದ್ಯಮಿ:** ಒಂದೆಡೆ ಪೊಲೀಸರು ಬಿರುಸಿನ ಕಾರ್ಯಾ ಚರಣೆಗಿಳಿದಿದ್ದರೆ, ರಾತ್ರಿ 10.30ರ ಸುಮಾರಿನಲ್ಲಿ ಉದ್ಯಮಿ ದೀಪಕ್ ಅವರು ತಮ್ಮ ಪುತ್ರ ಹರ್ಷನೊಂದಿಗೆ ನಂಜನಗೂಡು ಗ್ರಾಮಾಂತರ ಠಾಣೆಗೆ ಆಗಮಿಸಿದ್ದಾರೆ. ಅಪಹರಣಕಾರರು ಒತ್ತೆ ಹಣ ಪಡೆದು ಇವರನ್ನು ಮೈಸೂರು ನಗರದಲ್ಲೇ ಬನ್ನೂರು ರಸ್ತೆಯಲ್ಲಿ ಬಿಡುಗಡೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಎಷ್ಟು ಒತ್ತೆ ಹಣ ಪಡೆದರು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸಿಲ್ಲ. ಅಪಹರಣಕಾರರು ಕನ್ನಡದಲ್ಲೇ ಮಾತನಾಡುತ್ತಿದ್ದರು. ಕನಿಷ್ಠ ಐವರು ಅಪಹರಣಕಾರರಿದ್ದರು ಎಂದು ದೀಪಕ್ ಅವರು ಪೊಲೀಸರಿಗೆ ತಿಳಿಸಿದ್ದಾರಂತೆ. ಆದರೆ, ಅಪಹರಣಕಾರರ ಸಂಖ್ಯೆ ಸ್ಪಷ್ಟವಾಗಿ ತಿಳಿದುಬಂದಿಲ್ಲ. ಈ ಸಂಬಂಧ ಇಂದು (ಸೋಮವಾರ) ರಾತ್ರಿ ಉದ್ಯಮಿ ದೀಪಕ್ ನೀಡಿದ ದೂರನ್ನು ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದಾರೆ. ನಂಜನಗೂಡು ಉಪವಿಭಾಗದ ಡಿವೈಎಸ್ಪಿ ಗೋವಿಂದರಾಜು, ನಂಜನಗೂಡು ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶಿವನಂಜ ಶೆಟ್ಟಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಉದ್ಯಮಿಯಿಂದ ಮಾಹಿತಿ ಪಡೆಯುತ್ತಿದ್ದಾರೆ.

## 10 ಲಕ್ಷ ರೂ.ನಗದು ಕಳವು

ಕಾರ್ಯ ನಿಮಿತ್ತ ಉಪನೋಂದಣಾಧಿಕಾರಿಗಳ ಕಚೇರಿಗೆ ಬಂದಿದ್ದರು. ಕಚೇರಿ ಮುಂಭಾಗವೇ ಕಾರು ನಿಲ್ಲಿಸಿದ ಅವರು ಬಟ್ಟೆ ಬ್ಯಾಗ್‌ನಲ್ಲಿದ್ದ ಹಣವನ್ನು ಅಲ್ಲಿಯೇ ಇಟ್ಟು ಸಂಜೆ 4.20ಕ್ಕೆ ಉಪನೋಂದಣಾಧಿಕಾರಿಗಳ ಕಚೇರಿಗೆ ತೆರಳಿದರು. 4.40ರ ವೇಳೆಗೆ ಕಾರಿನ ಬಳಿ ಬಂದಾಗ ಚಾಲಕನ ಸೀಟ್ ಕಡೆ ಗಾಜು ಒಡೆದಿತ್ತು. ತಕ್ಷಣ ಕಾರಿನೊಳಗೆ ಪರಿಶೀಲಿಸಿದಾಗ ಅಲ್ಲಿದ್ದ 10 ಲಕ್ಷ ಹಣ ಕಳುವಾಗಿದ್ದು ತಿಳಿಯಿತು.

ಹಣವಿದ್ದ ಕಾರಣ ಮುಖ್ಯರಸ್ತೆಯಲ್ಲಿ ಅದೂ ಉಪನೋಂದಣಾಧಿಕಾರಿಗಳ ಕಚೇರಿ ಬಳಿಯೇ ಕಾರು ನಿಲ್ಲಿಸಿ, ಲಾಕ್ ಮಾಡಿದ್ದೆ. ಮಳಿಗೆಗಳ ಬಳಿ ಜನರೂ ಇದ್ದರು. ಅಲ್ಲಿ ನಿರಂತರವಾಗಿ ವಾಹನಗಳು ಓಡಾಡುತ್ತಿದ್ದವು. ಆದಾಗ್ಯೂ ನಾನು ಉಪನೋಂದಣಾಧಿಕಾರಿ ಕಚೇರಿಗೆ ತೆರಳಿ 20 ನಿಮಿಷದಲ್ಲಿ ವಾಪಸ್ಸಾಗುವಷ್ಟರಲ್ಲಿ ಯಾರೋ ಹಣ ಕದ್ದು ಪರಾರಿಯಾಗಿದ್ದಾರೆ ಎಂದು ಹಣ ಕಳೆದುಕೊಂಡ ಗೋವಿಂದೇಗೌಡ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು, ಉಪನೋಂದಣಾಧಿಕಾರಿ ಕಚೇರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳ ಫುಟೇಜಸ್ ಪರಿಶೀಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

# ರಾಜ್ಯ ಮಟ್ಟದ ಕವಿಗೋಷ್ಠಿ ಸಾಧಕರಿಗೆ ಸನ್ಮಾನ



ಮೈಸೂರು, ಫೆ 6– ಪ್ರಸ್ತುತ ವರ್ತಮಾನಕ್ಕೆ ಸ್ಪಂದಿಸುವ ಕವಿತೆಗಳ ಕೊರತೆ ಕಾಣುತ್ತಿದೆ ಎಂದು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ ಆತಂಕ ವ್ಯಕ್ತಪಡಿಸಿದರು.

ಜಿಲ್ಲಾ ಹಾಗೂ ಮೈಸೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಳ್ಳಾರಿ ಜಿಲ್ಲೆ ಹಗರಿಬೊಮ್ಮನ ಹಳ್ಳಿ ತಾ.ಕಡಲಬಾಳಿನ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಶ್ರೀಮಾತಾ ಪ್ರಕಾಶನ ವತಿಯಿಂದ ವಿಜಯ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ಕವಿಗೋಷ್ಠಿ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕವಿಗಳು ವರ್ತಮಾನದ ಸಮಸ್ಯೆಗಳಿಗೆ, ವೈರುಧ್ಯಗಳಿಗೆ, ಅಸಮಾನತೆಗೆ, ಜಾತೀಯತೆ ನಿವಾರಣೆಗೆ ಕನ್ನಡಿಯಾಗುವ ಮೂಲಕ ಜನಮಾನಸ ತಲುಪಬೇಕು ಎಂದು ಕರೆ ನೀಡಿದರು.

ಕುವೆಂಪು, ಬೇಂದ್ರೆ, ಅಡಿಗರು, ಎಚ್.ಎಸ್. ವೆಂಕಟೇಶಮೂರ್ತಿ, ಬಿ.ಆರ್. ಲಕ್ಷ್ಮಣ ರಾವ್, ಪ್ರತಿಭಾ ನಂದಕುಮಾರ್, ವೈದೇಹಿ ಮೊದಲಾದವರನ್ನು ಅವರು ಸ್ಮರಿಸಿದರು. ಬಾರಿಸು ಕನ್ನಡ ಡಿಂಡಿಮ ಪದ್ಯವನ್ನು ಕುವೆಂಪು ಅವರು ಬರೆದು 70 ವರ್ಷಗಳೇ ಕಳೆದಿವೆ. ಆದರೂ ಇವತ್ತಿಗೂ ಕನ್ನಡಿಗರನ್ನು ಜಾಗೃತಗೊಳಿಸಲು ಈ ಕವಿತೆಯನ್ನು ಬಳಸಲಾಗುತ್ತಿದೆ. ಈ ರೀತಿ ಕವಿತೆಗಳು ಜನಮಾನಸದಲ್ಲಿ ಉಳಿಯಬೇಕು ಎಂದರು. ಮುಖ್ಯ ಅತಿಥಿಯಾಗಿದ್ದ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ಉತ್ತಮ ಕವಿತೆಗಳನ್ನು ರಚಿಸಿ, ಒಳ್ಳೆಯ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಬೇಕು ಎಂದರು.

ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಬೋಧಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಡಿ. ಗಗನಲಕ್ಷ್ಮೀ, ಟಿ. ನರಸೀಪುರ ತಾ. ಕಸಾಪ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಮೈಸೂರು ನಗರ ಕಸಾಪ ಅಧ್ಯಕ್ಷ ಕೆ.ಎಸ್. ಶಿವರಾಮು, ವಿನಾಯಕನಗರ ಗ್ರಾಮಾಭ್ಯುದಯ ಟ್ರಸ್ಟ್ ಅಧ್ಯಕ್ಷ ಮೆಲ್ಲಹಳ್ಳಿ ಮಹದೇವಸ್ವಾಮಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕಿ ಎಚ್.ಕೆ. ಸುಶೀಲಾ, ಮೈಸೂರು ವಿವಿ ಕನಕ ನೌಕರರ ಸಂಘದ ಅಧ್ಯಕ್ಷ ಡಾ.ಸಿ. ಬಸವರಾಜು ಜೆಟ್ಟಿಹುಂಡಿ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ಹಿರಿಯ ಸಹಾಯಕ ಅಧ್ಯಕ್ಷ ಎಚ್.ವಿ. ಸಂದೀಪ್, ಸುಜ್ಞಾನ ವಿದ್ಯಾಪೀಠದ ಕಾರ್ಯದರ್ಶಿ ನಾಗರಾಜ ತಂಬ್ರಹಳ್ಳಿ, ದಾವಣಗೆರೆ ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಕ್ಸೇವಿಯರ್ ಮುಖ್ಯ ಅತಿಥಿಗಳಾಗಿದ್ದರು. ಹಿರೇಹಡಗಲಿ ಶಿಕ್ಷಣಪ್ರೇಮಿ ಭರಮಜ್ಜ ಕಲ್ಲುಬಾವಿ, ಬೇಲೂರು ತಾ. ಅರೆಹಳ್ಳಿ ಸರಕ್ಷಣಾಧಿಕಾರಿ ಶ್ರುತಿ ಮಧುಸೂದನ್, ಸೆಸ್ಕ್ ಮಾಪಕ ಓದುಗ ಮಂಜುನಾಥ ಕೋವಿ, ಮಂಡ್ಯ ಜಿಲ್ಲಾ ಸಹಕಾರ ಬ್ಯಾಂಕ್ ಕೆ.ಹೊನ್ನಲಗೆರೆ ಶಾಖಾ ವ್ಯವಸ್ಥಾಪಕಿ ಎಂ.ಎಸ್. ಆಶಾಲತಾ, ಇಡುಗುಂದಿ ವಿಶ್ವದರ್ಶನ ಪ್ರೌಢಶಾಲೆ ಶಿಕ್ಷಕ ಎ.ಜಿ. ನವೀನ್ ಕುಮಾರ್ ವಿಶೇಷ ಆಹ್ವಾನಿತರಾಗಿದ್ದರು.

ಮೈಸೂರಿನ ಟಿ. ತ್ಯಾಗರಾಜು, ಬೆಂಗಳೂರಿನ ಗೀತಾ, ವೀರಾಪುರದ ರಾಕೇಶ್, ಬೈರಗೊಂಡ ಮುತ್ತು, ಲತಾ ಕೆ.ಆರ್. ಹೆಗಡೆ, ಮತ್ತಿಕೆರೆ ಅನಿತಾ, ಶ್ರೀನಿವಾಸ, ಹಗರಿಬೊಮ್ಮನಹಳ್ಳಿ ಎ. ಸೋಮನಾಥ, ಆರ್.ಎನ್. ಕಾಂತಲಕ್ಷ್ಮೀ ರಂಗನಪಾಳ್ಯ, ದಾವಣಗೆರೆಯ ಫ್ರಾನ್ಸಿಸ್ ಕ್ಸೇವಿಯರ್, ಚನ್ನಪಟ್ಟಣದ ಎಂ.ಎಸ್. ಆಶಾಲತಾ ಕವಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಮೈಸೂರಿನ ಎನ್.ಕೆ. ಗಣೇಶ್ ನಿಲುವಾಗಿಲು, ಬಸಪ್ಪ ಸಾಲುಂಡಿ ಸೇರಿದಂತೆ ರಾಜ್ಯದ 88 ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

## ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮೈಸೂರು, ಫೆ6– ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ 2022–23ನೇ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್‌ಗಾಗಿ PGCET ಬರೆಯದೆ ಇರುವ ಬಿಇ-ಮೆಕ್ಯಾನಿಕಲ್, ಇಂಡಸ್ಟ್ರೀಯಲ್ ಪ್ರೊಡಕ್ಷನ್, ಆಟೋ ಮೊಬೈಲ್, ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುವುದು. ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ.93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು–16 ಹಾಗೂ ಮೊಬೈಲ್ ನಂ: 8762140256, 9243989954 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

# ಶಾರದಾದೇವಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ



ಮೈಸೂರು, ಫೆ. 6– ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಚಾಮುಂಡೇಶ್ವರಿ ನಗರ ಮಂಡಲದಿಂದ ವಾರ್ಡ್ 45ರ ಶಾರದಾದೇವಿನಗರದ 6ನೇ ಹಂತದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮೈಸೂರು ಉಸ್ತುವಾರಿ, ವಿಧಾನ ಪರಿಷತ್ ಸದಸ್ಯರಾದ ತುಳಸಿ ಮುನಿರಾಜ್ ಗೌಡ ಗೋಡೆ ಬರಹದ ಮೂಲಕ ಚಾಲನೆ ನೀಡಿದರು. ಬಿಜೆಪಿ ನಗರಾಧ್ಯಕ್ಷರಾದ ಟಿ.ಎಸ್.ಶ್ರೀವತ್ಸ, ಮತದಾರರನ್ನು ಭೇಟಿ ಮಾಡಿ ಬಿಜೆಪಿ ಬೆಂಬಲಿತ ಮನೆಗಳಿಗೆ ಬಿಜೆಪಿ ಸ್ಟಿಕ್ಕರ್ ಅಂಟಿಸಿದರು. ಮುಖಂಡರಾದ ಕವೀಶ್‌ಗೌಡ "ಬಿಜೆಪಿಯೇ ಭರವಸೆ" ಎಂಬುದನ್ನು ಜನರಿಗೆ ಮನದಟ್ಟು ಮಾಡಿಸಿ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಅನೇಕ ಜನರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿದರು. ಮಂಡಲದ ಅಧ್ಯಕ್ಷರಾದ ಬಿ.ಎಂ.ರಘು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳುಳ್ಳ ಕರಪತ್ರವನ್ನು ಮನೆಮನೆಗೆ ವಿತರಿಸಿದರು. ಪಾಲಿಕೆ ಮಾಜಿ ಸದಸ್ಯ ಕೆ.ಎಂ.ಶಂಕರ್, ಮಂಡಲದ ಪ್ರಧಾನ ಕಾರ್ಯದರ್ಶಿ ಹೆಚ್.ಜಿ. ರಾಜಮಣಿ, ಉಪಾಧ್ಯಕ್ಷ ರಾಕೇಶ್ ಭಟ್, ಬೂತ್ ಅಧ್ಯಕ್ಷರಾದ ವಿನುತಾ, ಕಾರ್ಯದರ್ಶಿ ಸುಮಾ ಸೇರಿದಂತೆ ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

# ಸಾಮೂಹಿಕ ಅಕ್ಷರಾಭ್ಯಾಸ ಸಾಮಗ್ರಿ ಬಿಡುಗಡೆ




ಮೈಸೂರು, ಫೆ. 6– ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಇದೇ ತಿಂಗಳು ಫೆ.26ರಂದು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಾಗೂ ಬ್ರಹ್ಮೀಬೂತ ಶ್ರೀ ವಾಸುದೇವ್ ಮಹಾರಾಜ್ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಎಲ್ಲಾ ಜನಾಂಗದವರಿಗೂ ಉಚಿತ ಸಾಮೂಹಿಕ ಅಕ್ಷರಾಭ್ಯಾಸ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಶಾಸಕರಾದ ಎಸ್. ಎ ರಾಮದಾಸ್, ವಿದ್ಯಾರಣ್ಯಪುರಂನ ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ನಂತರ ಶಾಸಕ ಎಸ್.ಎ.ರಾಮದಾಸ್ ಮಾತನಾಡಿ, ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ತಾಯಿಯೇ ಮೊದಲ ಗುರು. ಮಕ್ಕಳು ಬೆಳೆಯುವ ಸಣ್ಣ ವಯಸ್ಸಿನಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಸಮಾಜದ ಮೇರು ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕ ಅಂಶಗಳನ್ನು, ಗುಣಾತ್ಮಕ ಶಿಕ್ಷಣದ ಸನ್ಮಾರ್ಗ, ತಮ್ಮ ಮಕ್ಕಳು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಬಲ್ಲ ಎಂಬುದನ್ನು ಅರಿತು ಪೋಷಕರು ಆರಂಭಿಕ ಹಂತದಲ್ಲೇ ಪ್ರೋತ್ಸಾಹ ಆತ್ಮಸ್ಥೈರ್ಯ ತುಂಬಿ ಬೆಳೆಸಬೇಕು, ಮಗುವಿಗೆ ಅಕ್ಷರಾಭ್ಯಾಸ ಎನ್ನುವುದು ಜ್ಞಾನದೇಗುಲದ ಪ್ರಮುಖ ಘಟ್ಟ ಎಂದರು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಉಪಯೋಗಿಸುವ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಪರಿಣಾಮಕಾರಿಯಾಗಿದೆ ಎಂದು ಹೇಳಿದರು. 2ವರ್ಷದಿಂದ 4ವರ್ಷದ ಮಕ್ಕಳು ಅವರ ಪೋಷಕರೊಡನೆ ಅಕ್ಷರಾಭ್ಯಾಸದಲ್ಲಿ ಭಾಗವಹಿಸಲು 9880752727 7829067769 ಸಂಪರ್ಕಿಸಬಹುದು. ಟ್ರಸ್ಟ್ ವತಿಯಿಂದ ಮಕ್ಕಳಿಗೆ ಸ್ಲೇಟು, ಬಳಪ ಇನ್ನಿತರ ಸಾಮಾಗ್ರಿಗಳನ್ನು ಒದಗಿಸಲಾಗುವುದು.

ಕೆಎಂಪಿಕೆ ಟ್ರಸ್ಟ್ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಮಹರ್ಷಿ ಪಬ್ಲಿಕ್ ಶಾಲೆಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ತೇಜಸ್ ಶಂಕರ್, ಕೆಎಂಪಿಕೆ ಟ್ರಸ್ಟ್ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಬಿಜೆಪಿ ಹಿಂದುಳಿದ ವರ್ಗದ ಮುಖಂಡರಾದ ಎ. ಸಂತೋಷ್, ಕಡಕೊಳ ಜಗದೀಶ್, ಸುಚೇಂದ್ರ ಇದ್ದರು.



**ಮೈಸೂರು ವಕೀಲರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾದ ನಾಗೇಂದ್ರ ಕುಮಾರ್ ಹಾಗೂ ಉಪಾಧ್ಯಕ್ಷ ಬಿ.ಸನತ್‌ಕುಮಾರ್ ಅವರನ್ನು ಅಭಿನಂದಿಸಲಾಯಿತು. ಈ ವೇಳೆ ವಕೀಲರಾದ ಶ್ರೀಕೃಷ್ಣ, ಯಶ್ವಂತ್ ಕುಮಾರ್, ಎ.ಜಿ.ಸುಧೀರ್, ರಾಜೇಶ್, ಸುರೇಶ್, ರಮೇಶ್, ಪಡುವಾರಹಳ್ಳಿ ಎಂ ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.**

# ರಾಜಕುಮಾರಿ ಕೃಷ್ಣಾಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭ

## ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ: ನೂರಾರು ರೋಗಿಗಳ ತಪಾಸಣೆ

● ವಿಭಾಗಗಳ ಸ್ಥಳಾಂತರದ ಬಗ್ಗೆ ಕೆ.ಆರ್.ಆಸ್ಪತ್ರೆಯಲ್ಲಿ ಫಲಕ ಅಳವಡಿಸಿ ಅರಿವು ಮೂಡಿಸುವ ಪ್ರಯತ್ನ
● ಕೆ.ಆರ್.ಆಸ್ಪತ್ರೆಯಿಂದ ಇಡಿ ಆಸ್ಪತ್ರೆಗೆ ಸೂಕ್ತ ವಾಹನ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಆಗ್ರಹ

ಮೈಸೂರು, ಫೆ.6(ಎಂಟಿವೈ)– ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಮಹಾರಾಜಕುಮಾರಿ ಕೃಷ್ಣಾಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಸೋಮವಾರದಿಂದ ಆರೋಗ್ಯ ಸೇವೆ ಆರಂಭವಾಗಿದ್ದು, ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಓಪಿಡಿ ವ್ಯವಸ್ಥೆ ಹಾಗೂ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಅಪಘಾತ ಪ್ರಕರಣಗಳ ರೋಗಿಗಳ ದಾಖಲಿಸಲು ವ್ಯವಸ್ಥೆ ಮಾಡಲಾಗಿದ್ದು, ಇಂದಿನಿಂದ ಈ ಎರಡು ಹೊಸ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ. ಮೈಸೂರು ಸರ್ಕಾರಿ ವೈದ್ಯಕೀಯ ಸಂಶೋಧನಾಲಯ (ಎಂಎಂಸಿಆರ್‌ಐ)ದ ಅಧೀನದಲ್ಲಿರುವ ಹೊಸ ಆಸ್ಪತ್ರೆಗಳು ಮೈಸೂರಿನ ಜನರಿಗೆ ಆರೋಗ್ಯ ಸೇವೆ ಒದಗಿಸಲು ಮುಂದಾಗಿವೆ. ಸುಸಜ್ಜಿತ ಕಟ್ಟಡ ಹೊಂದಿರುವ ಈ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಆರಂಭಿಸಿರುವುದು ಮೈಸೂರಿನ ನಾಗರಿಕರಲ್ಲಿ ಸಂತಸ ತಂದಿದೆ. ಸೇವೆ ಆರಂಭವಾದ ಮೊದಲ ದಿನ ನೂರಾರು ರೋಗಿಗಳು ಹೊಸ ಆಸ್ಪತ್ರೆಗೆ ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದಿನಿಂದ ಪ್ಲಾಸ್ಟಿಕ್ ಸರ್ಜರಿ, ಮೂಳೆಚಿಕಿತ್ಸೆ(ಆರ್ಥೋಪೆಡಿಕ್), ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗ(ಪೀಡಿಯಾಟ್ರಿಕ್ಸ್), ನರವಿಜ್ಞಾನ(ನ್ಯೂರಾಲಜಿ), ನರ–ಶಸ್ತ್ರಚಿಕಿತ್ಸೆ (ನ್ಯೂರೋ ಸರ್ಜರಿ), ಮೂತ್ರಶಾಸ್ತ್ರ, ನೆಫ್ರಾಲಜಿ, ಗ್ಯಾಸ್ಟ್ರೋ–ಎಂಟರಾಲಜಿ, ಮೆಡಿಕಲ್ ಆಂಕಾಲಜಿ, ಸರ್ಜಿಕಲ್ ಆಂಕಾಲಜಿ ವಿಭಾಗಗಳು ಹೊರರೋಗಿ ಸೇವೆ ಆರಂಭಿಸಿವೆ. ಈ ಹಿಂದೆ ಕೆ.ಆರ್.ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ವಿಭಾಗಗಳು ಇಂದಿನಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಯಾರಂಭಿಸುತ್ತಿವೆ. ಮೊದಲ ಹಂತದಲ್ಲಿ ಈ ಆಸ್ಪತ್ರೆಯ ಹೊರರೋಗಿ ವಿಭಾಗವು ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಕಾರ್ಯನಿರ್ವಹಿಸಲಿವೆ. ಪ್ರತಿಯೊಂದು ವಿಭಾಗದಲ್ಲೂ ಕೆ.ಆರ್.ಆಸ್ಪತ್ರೆಯಲ್ಲಿ ತಪಾಸಣೆ ಮಾಡುತ್ತಿದ್ದ ತಜ್ಞ ವೈದ್ಯರೇ ಇಲ್ಲಿಯೂ ತಪಾಸಣೆ ಹಾಗೂ ಚಿಕಿತ್ಸೆ ಮುಂದುವರೆಸಲಿದ್ದಾರೆ.

ಇದರೊಂದಿಗೆ 130 ಹಾಸಿಗೆ ಸೌಲಭ್ಯವಿರುವ ಟ್ರಾಮಾ ಕೇರ್ ಸೆಂಟರ್‌ನಲ್ಲಿ ಶಸ್ತ್ರಚಿಕಿತ್ಸೆ ವಿಭಾಗ ಹಾಗೂ ಒಳರೋಗಿ ವಿಭಾಗ ಆರಂಭಿಸಲಾಗಿದೆ. ಈ ಹೊಸ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಆರಂಭಿಸಲು ಅಗತ್ಯವಾಗಿರುವ ಪ್ರಯೋಗಾಲಯದ ಉಪಕರಣ ಹಾಗೂ ಇನ್ನಿತರ ಸೌಲಭ್ಯವನ್ನು ಪಿಕೆಟಿಬಿ ಹಾಗೂ ಸಿಡಿ ಆಸ್ಪತ್ರೆಯಿಂದ ಸದ್ಯಕ್ಕೆ ಪಡೆದುಕೊಳ್ಳಲಾಗುತ್ತಿದೆ. ವಾರ್ಡ್‌ಗಳಲ್ಲಿ ವೆಂಟಿಲೇಟರ್, ಆಕ್ಸಿಜನ್ ಸಂಪರ್ಕ ಕಲ್ಪಿಸಲಾಗಿದೆ. ಇದರಿಂದ ತುರ್ತು ಸ್ಥಿತಿಯಲ್ಲಿ ರೋಗಿಗಳಿಗೆ ಸಹಕಾರಿಯಾಗಲಿದೆ.



ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗಾಗಿ ಆಗಮಿಸಿರುವ ರೋಗಿಗಳು

**ಕೆ.ಆರ್.ಆಸ್ಪತ್ರೆಯಲ್ಲಿ ಅರಿವು:** ಮೈಸೂರಿನ ದೊಡ್ಡಾಸ್ಪತ್ರೆ ಕೆ.ಆರ್.ಆಸ್ಪತ್ರೆಯ ಕಟ್ಟಡ ನವೀಕರಣ ಕಾಮಗಾರಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ 7 ವಿಭಾಗಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ವಿಭಾಗಗಳ ರೋಗಿಗಳು ಕೆ.ಆರ್.ಆಸ್ಪತ್ರೆಗೆ ಬಂದರೆ ಅವರನ್ನು ಕೆಆರ್‌ಎಸ್ ರಸ್ತೆಯಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ತೆರಳಲು ಅನುಕೂಲವಾಗುವಂತೆ ಕೆ.ಆರ್.ಆಸ್ಪತ್ರೆ ಆವರಣದಲ್ಲಿ 30ಕ್ಕೂ ಹೆಚ್ಚು ಫ್ಲೆಕ್ಸ್ ಮಾದರಿಯ ಸೂಚನಾ ಫಲಕ ಅಳವಡಿಸಲಾಗಿದೆ.

ಮಾಹಿತಿ ಕೊರತೆಯಿಂದ ಕೆ.ಆರ್.ಆಸ್ಪತ್ರೆಗೆ ಬರುವ ರೋಗಿಗಳು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಲು ಸೂಚನಾ ಫಲಕದೊಂದಿಗೆ ಆಸ್ಪತ್ರೆಯ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ.

> **ಉತ್ತಮ ಪ್ರತಿಕ್ರಿಯೆ**
> ಸೂಪರ್ ಸ್ಪೆಷಾಲಿಟಿ ಹಾಗೂ ಟ್ರಾಮಾ ಕೇರ್ ಸೆಂಟರ್–ಈ ಎರಡೂ ಹೊಸ ಆಸ್ಪತ್ರೆಗಳಲ್ಲಿ ಇಂದಿನಿಂದ ಆರೋಗ್ಯ ಸೇವೆ ಆರಂಭಿಸಲಾಗಿದೆ. ಕೆ.ಆರ್.ಆಸ್ಪತ್ರೆ ಕಟ್ಟಡದ ದುರಸ್ತಿ ಕಾಮಗಾರಿ ಈ ವಾರ ದಲ್ಲಿ ಆರಂಭವಾಗುವ ಸಂಭವವಿದೆ. ಹೊಸ ಆಸ್ಪತ್ರೆಗಳಲ್ಲಿ ಓಪಿಡಿ, ಓಟಿ, ಒಳರೋಗಿ ಸೇವೆ ಆರಂಭಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 7 ವಿಭಾಗಗಳು ಕಾರ್ಯ ನಿರ್ವಹಿಸಲಿವೆ. ಕೆ.ಆರ್.ಆಸ್ಪತ್ರೆಯಲ್ಲಿ ಇನ್ನು 12 ವಿಭಾಗ ಆರೋಗ್ಯ ಸೇವೆ ಮುಂದುವರೆಯಲಿದೆ. ಕೆ.ಆರ್.ಆಸ್ಪತ್ರೆ ಮುಂಭಾಗದಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಾರಿಗೆ ಸೌಲಭ್ಯ ಹೆಚ್ಚಿಸಲು ಸಂಬಂಧಪಟ್ಟವರಿಗೆ ಪತ್ರ ಬರೆಯಲು ಚಿಂತಿಸಲಾಗಿದೆ. ಈಗಾಗಲೇ ತುರ್ತುರೋಗಿಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲು ಒಂದು ಆಂಬುಲೆನ್ಸ್ ಕಾಯ್ದಿರಿಸಲಾಗಿದೆ. ಅಲ್ಲದೆ, ಎಂಎಂಸಿಆರ್ ಐನಲ್ಲಿರುವ ಬಸ್ ಅನ್ನು ಅಗತ್ಯ ಬಿದ್ದರೆ ರೋಗಿಗಳಿಗಾಗಿ ಬಳಸಿಕೊಳ್ಳಲು ಚಿಂತಿಸಲಾಗಿದೆ.
> – ಡಾ. ಕೆ.ಆರ್.ದಾಕ್ಷಾಯಿಣಿ, ಡೀನ್–ನಿರ್ದೇಶಕರು, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ

**100ಕ್ಕೂ ಹೆಚ್ಚು ಹೊಸ ರೋಗಿಗಳು:** ಟ್ರಾಮಾ ಕೇರ್ ಸೆಂಟರ್‌ನಲ್ಲಿ ರೋಗಿಗಳ ನೋಂದಣಿಗೆ ಕೌಂಟರ್ ತೆರೆಯಲಾಗಿದೆ. ಕೆ.ಆರ್.ಆಸ್ಪತ್ರೆಯಲ್ಲಿ ಬಳಸುವ ಸಾಫ್ಟ್‌ವೇರ್ ಹಾಗೂ ವೆಬ್‌ಸೈಟ್‌ನಿಂದಲೇ ಟ್ರಾಮಾ ಕೇರ್ ಸೆಂಟರ್‌ನಲ್ಲೂ ರೋಗಿಗಳ ಹೆಸರು ನೋಂದಾಯಿಸಿ, ಒಳ ಹಾಗೂ ಹೊರ ರೋಗಿಗಳ ಕಾರ್ಡ್ ನೀಡಲಾಗುತ್ತಿದೆ. ಮೊದಲ ದಿನ 100ಕ್ಕೂ ಹೆಚ್ಚು ಮಂದಿ ಹೊಸ ರೋಗಿಗಳು ಹೆಸರು ನೋಂದಾಯಿಸಿ ತಪಾಸಣೆಗೊಳಪಟ್ಟರು. ಇದರೊಂದಿಗೆ ಕೆ.ಆರ್.ಆಸ್ಪತ್ರೆಯಲ್ಲಿ ಹೊರ ರೋಗಿಗಳ ಕಾರ್ಡ್ ಮಾಡಿಸಿಕೊಂಡಿದ್ದ 500ಕ್ಕೂ ಹೆಚ್ಚು ರೋಗಿಗಳು ತಪಾಸಣೆ ಮಾಡಿಸಿಕೊಳ್ಳಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗಮಿಸಿದ್ದರು.

**ಸೂಕ್ತ ಸಾರಿಗೆ ಸೌಕರ್ಯ ಕಲ್ಪಿಸಲು ಆಗ್ರಹ:** ಕೆ.ಆರ್.ಆಸ್ಪತ್ರೆ ಕಟ್ಟಡದ ನವೀಕರಣದ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿನ ಕೆಲವು ವಿಭಾಗಗಳನ್ನು ಸ್ಥಳಾಂತರಗೊಳಿಸಿರುವುದರಿಂದ ಕೆ.ಆರ್.ಆಸ್ಪತ್ರೆಯಿಂದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರೋಗಿಗಳಿಗೆ ಅನುಕೂಲವಾಗುವಂತೆ ಬಸ್‌ಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಕೆ.ಆರ್.ಆಸ್ಪತ್ರೆಗೆ ಬಂದವರು ಆಟೋರಿಕ್ಷಾಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಲು ನೂರಾರು ರೂ. ಬೇಕಾಗುವುದರಿಂದ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವ ಅನಿವಾರ್ಯತೆ ಇದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

# ಮೈಸೂರು ಹೊರವಲಯದಲ್ಲಿ ಮತ್ತೊಂದು ಚಿರತೆ ಸೆರೆ

## ನಿಟ್ಟುಸಿರು ಬಿಟ್ಟ ಶ್ಯಾದನಹಳ್ಳಿ ಗ್ರಾಮಸ್ಥರು

ಮೈಸೂರು,ಫೆ.6(ಎಂಟಿವೈ)– ಮೈಸೂರು ಸುತ್ತಮುತ್ತ ಸೆರೆ ಸಿಕ್ಕುತ್ತಿರುವ ಚಿರತೆಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಚಿರತೆ ಹಾವಳಿ ಕುರಿತಂತೆ ದೂರುಗಳು ಕೇಳಿ ಬರುತ್ತಿದ್ದು, ಅರಣ್ಯ ಇಲಾಖೆ ಚಿರತೆ ಹಾವಳಿಗೆ ಕಡಿವಾಣ ಹಾಕಲು ಅಗತ್ಯ ಎಲ್ಲಾ ಕ್ರಮಕೈಗೊಳ್ಳುತ್ತಿದೆ.



ಮೈಸೂರು ತಾಲೂಕಿನ ಶ್ಯಾದನಹಳ್ಳಿ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮಸ್ಥರ ಕೋರಿಕೆ ಮೇರೆಗೆ ವಾರದ ಹಿಂದೆ ತೋಟವೊಂದರಲ್ಲಿ ಇಟ್ಟಿದ್ದ ಬೋನ್‌ಗೆ ಸೋಮವಾರ ಮುಂಜಾನೆ 3 ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಇದರಿಂದ ಶ್ಯಾದನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮನೆ ಮಾಡಿದ್ದ ಆತಂಕ ನಿವಾರಣೆಯಾಗಿದ್ದು, ಜನ ಜಾನುವಾರುಗಳನ್ನು ಮೇಯಿಸಲು ಮನೆಯಿಂದ ನಿರಾತಂಕದಿಂದ ಹೊರಹೋಗುತ್ತಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಕ್ಯಾಂಪಸ್ ಹಿಂಭಾಗದಲ್ಲಿ ಶ್ಯಾದನಹಳ್ಳಿಯಲ್ಲಿ ಚಿರತೆ ಉಪಟಳದ ಬಗ್ಗೆ ದೂರು ಸಲ್ಲಿಕೆಯಾಗಿದೆ. ಕಳೆದ ವರ್ಷ ಆರ್‌ಬಿಐ ಕ್ಯಾಂಪಸ್‌ನಲ್ಲಿ ಎರಡು ಮರಿಗಳೊಂದಿಗೆ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ವೇಳೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಬೋನ್ ಇಡಲಾಗಿತ್ತು. ಕೆಲವೇ ದಿನದಲ್ಲಿ ಬೆಳವಾಡಿ ಸಮೀಪ ಕಿಡಿಗೇಡಿಗಳು ವಿಷ ಸಿಂಪಡಿಸಿದ್ದ ನಾಯಿಯೊಂದರ ಮೃತದೇಹ ಸೇವಿಸಿ ಎರಡು ಮರಿ ಸೇರಿದಂತೆ ತಾಯಿ ಮೃತಪಟ್ಟಿತ್ತು. ಮೃತಪಟ್ಟ ಚಿರತೆಗಳೇ ಆರ್‌ಬಿಐ ಆವರಣದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಎಂದು ಶಂಕಿಸಲಾಗಿತ್ತು. ಅಂದಿನಿಂದ ಮತ್ತೆ ಆರ್‌ಬಿಐ ಆವರಣದಲ್ಲಿ ಚಿರತೆ ಹಾವಳಿ ಕಂಡು ಬಂದಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಆರ್‌ಬಿಐ ಹಿಂಭಾಗದ ಶ್ಯಾದನಹಳ್ಳಿ ಗ್ರಾಮದಲ್ಲಿ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿ ಭಯದ ವಾತಾವರಣ ಉಂಟು ಮಾಡಿತ್ತು. ಈ ಹಿನ್ನೆಲೆಯಲ್ಲಿ ತೋಟದಲ್ಲಿ ಇಟ್ಟಿದ್ದ ಬೋನ್‌ಗೆ ಈಗ ಚಿರತೆ ಸೆರೆ ಸಿಕ್ಕಿದೆ. ಬೋನ್‌ನಲ್ಲಿದ್ದ ಚಿರತೆಯನ್ನು ಆರ್‌ಎಫ್‌ಓ ಕೆ.ಸುರೇಂದ್ರ ನೇತೃತ್ವದ ಸಿಬ್ಬಂದಿ ಅಭಯಾರಣ್ಯಕ್ಕೆ ಬಿಡುಗಡೆ ಮಾಡಿದೆ.

# ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ

ಮೈಸೂರು,ಫೆ.6–ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬೋಗಸ್ ಕಾರ್ಡ್‌ಗಳನ್ನು ರದ್ದತಿ ಮಾಡುವ ಕುರಿತು ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಫಲಾನುಭವಿಗಳೆಂದು ನೋಂದಣಿಯಾಗಿ ಮಂಡಳಿಯ ವಿವಿಧ ಸೌಲಭ್ಯಗಳನ್ನು ಪಡೆಯುತ್ತಿರುವ ಬೋಗಸ್ ಕಾರ್ಡ್‌ಗಳನ್ನು ರದ್ದು ಮಾಡುವಂತೆ 'ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೋಗಸ್ ಕಾರ್ಡ್‌ಗಳು ಕಂಡು ಬಂದಲ್ಲಿ ಅಂತಹ ವ್ಯಕ್ತಿ, ಕಾರ್ಮಿಕನ ವಿರುದ್ಧ ಕಾನೂನಿನನ್ವಯ ಕ್ರಮ ವಹಿಸಲಾಗುವುದು ಎಂದು ಮೈಸೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಕಚೇರಿ ವ್ಯಾಪ್ತಿಯ ಆಯಾ ವೃತ್ತ, ತಾಲೂಕಿನಲ್ಲಿ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದಿರುವ ಫಲಾನುಭವಿಗಳು ಸ್ವ–ಇಚ್ಛೆಯಿಂದ ಮಂಡಳಿಗೆ ಗುರುತಿನ ಚೀಟಿಯನ್ನು ಹಿಂತಿರುಗಿಸಿದ್ದಲ್ಲಿ ಕಾನೂನು ಕ್ರಮ ಕೈಬಿಡಲಾಗುವುದು. ಪರಿಶೀಲನೆಗೆ ಒಳಗಾದ ಫಲಾನುಭವಿ ನಕಲು ದಾಖಲಾತಿ ಸೃಷ್ಟಿಸಿ ನೋಂದಣಿಯಾಗಿರುವುದು ಕಂಡು ಬಂದಲ್ಲಿ ಸೇವಾಸಿಂಧು ತಂತ್ರಾಂಶದಲ್ಲಿ ಸದರಿ ಫಲಾನುಭವಿಯ ನೋಂದಣಿ ಫ್ರೀಜ್ ಮಾಡುವುದು ಮತ್ತು ಸದರಿ ಫಲಾನುಭವಿಯ ವೈಯಕ್ತಿಕ ಕಡತದಲ್ಲೂ ರದ್ದತಿ ದಾಖಲಿಸುವುದು. ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು ಬೋಗಸ್ ಕಾರ್ಮಿಕರನ್ನು ನೋಂದಾಯಿಸಲು ಉದ್ಯೋಗ ಪ್ರಮಾಣಪತ್ರ ನೀಡುವ, ಬೋಗಸ್ ಕಾರ್ಮಿಕರನ್ನು ನೋಂದಾಯಿಸುವ ವ್ಯಕ್ತಿ, ಸಂಸ್ಥೆ, ಪ್ರಾಧಿಕಾರ, ಸಂಘಟನೆಗಳು ಉದ್ಯೋಗ ಪ್ರಮಾಣ ಪತ್ರ ನೀಡುವುದನ್ನು ರದ್ದುಗೊಳಿಸುವುದು. ಅಗತ್ಯವಿದ್ದಲ್ಲಿ ಮಂಡಳಿ ಅನುಮತಿ ಪಡೆದು ಸದರಿಯವರ ವಿರುದ್ಧ ಪ್ರಾಧಿಕಾರದ ಮುಂದೆ ಮೊಕದ್ದಮೆ ದಾಖಲಿಸಬಹುದು.

# ಕಾಯಿ ಕೀಳಲು ತೆಂಗಿನ ಮರ ಹತ್ತಿದ ವ್ಯಕ್ತಿಗೆ ಹೃದಯಾಘಾತ; ಮರದಲ್ಲೇ ಕೊನೆಯುಸಿರು !




**ಕೆಂಗೇರಿ:** ತೆಂಗಿನಕಾಯಿ ಕೀಳಲು ತೆಂಗಿನ ಮರ ಏರಿದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮರದ ಮೇಲೆಯೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೈಲಸಂದ್ರ ನಿವಾಸಿ ನಾರಾಯಣಪ್ಪ(60) ಮೃತಪಟ್ಟವರು. ಬೆಳಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದೆ. ಮೈಲಸಂದ್ರದ ವಿಜಯಶ್ರೀ ಲೇಔಟ್‌ನಲ್ಲಿರುವ ವೆಂಕಟರಮಣ ದೇವಸ್ಥಾನ ಸಮೀಪದಲ್ಲಿ ಸುಮಾರು 50 ಅಡಿ ಎತ್ತರದ ತೆಂಗಿನ ಮರವಿದೆ. ಪ್ರತಿ ಬಾರಿಯೂ ನಾರಾಯಣಪ್ಪ ಅವರೇ ಈ ಮರದಲ್ಲಿ ಕಾಯಿ ಕೀಳುತ್ತಿದ್ದರು. ಸೋಮವಾರ ಬೆಳಗ್ಗೆ ಕೂಡ ಮರ ಹತ್ತಿದ್ದಾರೆ.

ಈ ವೇಳೆ ಅಲ್ಲಿಯೇ ಹೃದಯಾಘಾತವಾಗಿದೆ. ಬಹಳ ಹೊತ್ತಾದರೂ ಕೆಳಗೆ ಬಂದಿಲ್ಲ. ಫೋನ್ ಮಾಡಿದರೂ, ಕೂಗಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಅನಂತರ ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ತೆಂಗಿನ ಮರದ ಮೇಲೆ ಕುಳಿತಿದ್ದ ನಾರಾಯಣಪ್ಪರನ್ನು ಕೆಳಗಿಳಿಸಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಘಟನೆ ಸಂಬಂಧ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

# ಡೆಂಘಿ ಮಣಿಸಲು ಮಲೇರಿಯಾ ನಿಯಂತ್ರಣ ಮಾದರಿ ಕ್ರಮ

## ● ಜನವರಿಯಲ್ಲಿ 43 ಪ್ರಕರಣ ವರದಿ ● ವರ್ಷದಲ್ಲಿ 10 ಸಾವಿರ ಪರೀಕ್ಷೆ ಗುರಿ



ಮೈಸೂರು, ಫೆ.6(ಎಸ್‌ಬಿಡಿ)– ಮೈಸೂರು ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣ ಮಾದರಿಯಲ್ಲೇ ಡೆಂಘಿ ವಿರುದ್ಧ ಹೋರಾಟ ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ.

ಮಳೆಗಾಲದಲ್ಲಿ ಹೆಚ್ಚು ಡೆಂಘಿ ಪ್ರಕರಣಗಳು ಪತ್ತೆಯಾಗುತ್ತವೆ. ಆದರೆ ಪ್ರಸಕ್ತ ವರ್ಷದ ಆರಂಭದಲ್ಲೇ ಹೆಚ್ಚು ಜನರಲ್ಲಿ ಡೆಂಘಿ ಜ್ವರ ಕಾಣಿಸಿಕೊಂಡಿದ್ದು ತಿಂಗಳಲ್ಲೇ 427 ಪ್ರಕರಣಗಳು ವರದಿಯಾಗಿವೆ. ಮೈಸೂರು ಜಿಲ್ಲೆಯಾದ್ಯಂತ ಜನವರಿಯಲ್ಲಿ 43 ಜನರಲ್ಲಿ ಡೆಂಘಿ ದೃಢಪಟ್ಟಿದೆ. ಜಿಲ್ಲೆಯಲ್ಲಿ ತಪಾಸಣೆ ವ್ಯಾಪಕವಾಗಿರುವ ಕಾರಣ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಡೆಂಘಿ ವರ್ಷವಿಡೀ ಇರುತ್ತದೆಯಾದರೂ ಮಳೆಗಾಲದಲ್ಲಿ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ ಅಗತ್ಯ ಸಿದ್ಧತೆಯೊಂದಿಗೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಈ ಸಂಬಂಧ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ 'ಮೈಸೂರು ಮಿತ್ರ'ನಿಗೆ ಪ್ರತಿಕ್ರಿಯಿಸಿ, ವರ್ಷವಿಡೀ ಡೆಂಘಿ ಪ್ರಕರಣಗಳು ಇದ್ದೇ ಇರುತ್ತವೆ. ಆದರೆ ಮಾನ್ಸೂನ್‌ನಲ್ಲಿ ಅಂದರೆ ಮೇ ತಿಂಗಳಿಂದ ಸೆಪ್ಟೆಂಬರ್‌ವರೆಗೆ ಕಾಯಿಲೆ ಹೆಚ್ಚು ಹರಡುತ್ತದೆ. ಈವರೆಗೆ ಡಿಸೆಂಬರ್‌ಯಿಂದ ಮಾರ್ಚ್‌ವರೆಗೆ ಅತೀ ಕಡಿಮೆ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ. ಜನವರಿಯಲ್ಲಿ 546 ಪರೀಕ್ಷೆ ಮಾಡಿದ್ದು, 43 ಪಾಸಿಟಿವ್ ಬಂದಿದೆ. ಹೆಚ್ಚು ತಪಾಸಣೆ ನಡೆಸುತ್ತಿರುವುದರಿಂದ ಹೆಚ್ಚು ಪ್ರಕರಣ ಪತ್ತೆಯಾಗಿವೆ ಎಂದು ತಿಳಿಸಿದರು.

> **ಮಲೇರಿಯಾ ಮುಕ್ತ ಜಿಲ್ಲೆ; ಘೋಷಣೆ ಬಾಕಿ**
>
> 
>
> ಮೈಸೂರು: ಜಿಲ್ಲೆಯಲ್ಲಿ ಕಳೆದ 6 ವರ್ಷಗಳಿಂದ ಮಲೇರಿಯಾ ಪ್ರಕರಣಗಳು ಪತ್ತೆಯಾಗಿಲ್ಲ. 2017ರಿಂದ 2022ರವರೆಗೂ ಶೂನ್ಯ ದಾಖಲಾಗಿದೆ. ಸತತ 6 ವರ್ಷ ಒಂದೇ ಒಂದು ಪ್ರಕರಣವಿಲ್ಲದ ರಾಜ್ಯದ ಏಕೈಕ ಜಿಲ್ಲೆ ಮೈಸೂರು. ಇಷ್ಟರಲ್ಲಾಗಲೇ ಮೈಸೂರು ಜಿಲ್ಲೆಯನ್ನು ಮಲೇರಿಯಾ ಮುಕ್ತ ಎಂದು ಘೋಷಿಸಬೇಕಿತ್ತು. ಆದರೆ ಕೊರೊನಾ ಪರಿಣಾಮದಿಂದ ವಿಳಂಬವಾಗಿದೆ. ಕೇಂದ್ರದಿಂದ ತಜ್ಞರ ತಂಡಗಳು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ 'ಮಲೇರಿಯಾ ಮುಕ್ತ ಜಿಲ್ಲೆ' ಎಂದು ಘೋಷಿಸಬೇಕಿದೆ. ಹಾಗಾಗಿ ಮಲೇರಿಯಾ ನಿಯಂತ್ರಣ ಮಾದರಿಯಲ್ಲೇ ಇಲಾಖೆಯ ಮಾರ್ಗಸೂಚಿ ಅನುಸಾರ ಡೆಂಘಿ ತಪಾಸಣೆ ಮುಂದುವರೆಸಲಾಗುವುದು. ಒಟ್ಟಾರೆ ಡೆಂಘಿ ನಿಯಂತ್ರಣದಲ್ಲೂ ಉತ್ತಮ ಫಲಿತಾಂಶ ಕಾಣುತ್ತೇವೆ ಎಂದು ಡಾ.ಎಸ್.ಚಿದಂಬರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

**ಮಲೇರಿಯಾ ನಿಯಂತ್ರಣ ಮಾದರಿ:** ಜಿಲ್ಲೆಯಲ್ಲಿ ಡೆಂಘಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಮಲೇರಿಯಾ ನಿಯಂತ್ರಣ ಮಾದರಿಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ. ಅಂದರೆ ಜ್ವರ ಕಾಣಿಸಿಕೊಂಡ ಪ್ರತಿಯೊಬ್ಬರನ್ನೂ ಡೆಂಘಿ ಪರೀಕ್ಷೆಗೆ ಒಳಪಡಿಸಲಾಗುವುದು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಂಪೂರ್ಣ ಸಜ್ಜಾಗಿದ್ದು, ತಳ ಮಟ್ಟದಲ್ಲಿ ಕೆಲಸ ಮಾಡುವ ಸಿಬ್ಬಂದಿ, ಆರೋಗ್ಯ ತಪಾಸಣಾ ಅಧಿಕಾರಿ, ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆ ಹೀಗೆ ಎಲ್ಲಾ ಕಡೆಯಿಂದ ಜ್ವರ ಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುವುದು. ಖಾಸಗಿ ಲ್ಯಾಬ್‌ಗಳಿಂದ ವರದಿ ಪಡೆದು ಡೆಂಘಿ ಲಕ್ಷಣ ಇದ್ದವರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು. ಡೆಂಘಿ ರೋಗ ಲಕ್ಷಣವಿದ್ದವರಿಂದ ಮನೆಯಲ್ಲೇ ರಕ್ತ ಮಾದರಿ ಸಂಗ್ರಹಿಸುವ ಕಾರ್ಯವೂ ನಡೆಯುತ್ತಿದೆ ಎಂದು ವಿವರಿಸಿದರು.

**10 ಸಾವಿರ ಟೆಸ್ಟ್ ಗುರಿ:** ಪ್ರಸಕ್ತ ವರ್ಷದಲ್ಲಿ 10 ಸಾವಿರ ಡೆಂಘಿ ಪರೀಕ್ಷೆ ನಡೆಸಲು ರಾಜ್ಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕೇಂದ್ರದಿಂದ ಅನುಮತಿ ಪಡೆದು ಅಗತ್ಯ ಟೆಸ್ಟಿಂಗ್ ಕಿಟ್ ಪೂರೈಸುವಂತೆ ಮನವಿ ಮಾಡಲಾಗಿದೆ. ಇಷ್ಟೊಂದು ಪ್ರಮಾಣದ ಪರೀಕ್ಷೆಯನ್ನು ಯಾವ ಜಿಲ್ಲೆಯಲ್ಲೂ ಮಾಡಿಲ್ಲ. ಮೈಸೂರು ಜಿಲ್ಲೆಯಲ್ಲೂ ಈವರೆಗೆ ಗರಿಷ್ಠ 5,700 ಪರೀಕ್ಷೆ ನಡೆಸಲಾಗಿದೆಯಷ್ಟೇ. ಆದರೆ ಈ ವರ್ಷ 10 ಸಾವಿರ ಪರೀಕ್ಷೆ ನಡೆಸುವ ಗುರಿಯೊಂದಿಗೆ ಶ್ರಮಿಸಲಾಗುತ್ತಿದೆ ಎಂದರು.

**10 ಕಿಟ್‌ಗೆ ಪ್ರಸ್ತಾವನೆ:** ಈ ತಿಂಗಳಿಗೆ 10 ಕಿಟ್ ಪೂರೈಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದರಲ್ಲಿ 96 ಸೇರಿದಂತೆ ಒಟ್ಟು 10 ಕಿಟ್‌ಗಳಿಂದ 960 ಪರೀಕ್ಷೆ ನಡೆಸಬಹುದು. ಹೀಗೆ ಹಂತ ಹಂತವಾಗಿ ವರ್ಷದಲ್ಲಿ 10 ಸಾವಿರ ಪರೀಕ್ಷೆಗೆ ಅಗತ್ಯವಾದ ಕಿಟ್‌ಗಳನ್ನು ಪಡೆಯಲಿದ್ದೇವೆ. ಹಿಂದೆ ಬೇಡಿಕೆಯಷ್ಟು ಕಿಟ್‌ಗಳು ಪೂರೈಕೆಯಾಗುತ್ತಿರಲಿಲ್ಲ ಇಲ್ಲವೇ ವಿಳಂಬವಾಗುತ್ತಿತ್ತು. ಆದರೆ ಸದ್ಯ ಬೇಡಿಕೆಯಷ್ಟು ಕಿಟ್‌ಗಳು ಸಿಗುತ್ತಿವೆ. ನಾವು ರಾಜ್ಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಪ್ರತಿ ಜಿಲ್ಲೆಗಳಿಂದ ಪ್ರಸ್ತಾವನೆ ಸ್ವೀಕರಿಸಿದ ನಂತರ ಅದನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ(ಎನ್‌ಐವಿ)ಗೆ ರವಾನಿಸಲಾಗುತ್ತದೆ. ಅಲ್ಲಿಂದ ನಮಗೆ ಟೆಸ್ಟಿಂಗ್ ಕಿಟ್ ಪೂರೈಸಲಾಗುತ್ತದೆ. ಎನ್‌ಐವಿಯಿಂದ ಪೂರೈಕೆಯಾಗುವ ಎಲೈಜಾ ಕಿಟ್‌ಗಳು ಉತ್ಕೃಷ್ಟ ಗುಣಮಟ್ಟದ್ದಾಗಿರುತ್ತವೆ. ಹಾಗಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಿಟ್‌ಗಳಲ್ಲಿ ಪರೀಕ್ಷೆ ನಡೆಸಿದ್ದರೂ ಕೆಲವು ಪ್ರಕರಣಗಳಲ್ಲಿ ಮತ್ತೊಮ್ಮೆ ಸರ್ಕಾರಿ ಲ್ಯಾಬ್‌ನಲ್ಲಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.

# ನೀರಿನ ಟ್ಯಾಂಕ್ ನಿರ್ಮಾಣ ಖಂಡಿಸಿ ವಿಶೇಷಚೇತನರಿಂದ ಪ್ರತಿಭಟನೆ

ಮೈಸೂರು,ಫೆ.6(ಎಂಟಿವೈ)– ದೃಷ್ಟಿ ಹಾಗೂ ಶ್ರವಣದೋಷವುಳ್ಳವರಿಗಾಗಿ ಮೀಸಲಿಟ್ಟ ಸ್ಥಳದಲ್ಲಿ ಬೃಹತ್ ನೀರಿನ ಟ್ಯಾಂಕ್ ನಿರ್ಮಿಸಲು ಮುಂದಾಗಿರುವುದನ್ನು ಖಂಡಿಸಿ ವಿಶೇಷಚೇತನರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.



ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಕರ್ನಾಟಕ ಅಂಧರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ದೃಷ್ಟಿ ಹಾಗೂ ಶ್ರವಣದೋಷವುಳ್ಳ ವಿಶೇಷಚೇತನರು ಅಂಧ ಮತ್ತು ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣಕ್ಕಾಗಿ ಮೀಸಲಿಟ್ಟಿರುವ ಜಾಗ ಕಬಳಿಸದಂತೆ ಆಗ್ರಹಿಸಿದರು. ತಿಲಕನಗರದಲ್ಲಿರುವ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ವಸತಿ ಪಾಠಶಾಲೆಗೆ 1901ರಲ್ಲಿ ಅಂದಿನ ಮೈಸೂರು ಮಹಾರಾಣಿಯವರು 8.5 ಎಕರೆ ಸ್ಥಳವನ್ನು ದೇಣಿಗೆಯಾಗಿ ನೀಡಿದ್ದರು. ಆದರೆ, ಈ ಸ್ಥಳದಲ್ಲಿ 10ಲಕ್ಷ ಲೀಟರ್ ಸಾಮರ್ಥ್ಯದ ಬೃಹತ್ ಜಲ ಸಂಗ್ರಹಗಾರ ನಿರ್ಮಿಸಲು ಚಾಮರಾಜ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರು ಹಾಗೂ ತಿಲಕನಗರದ ಪಾಲಿಕೆ ಸದಸ್ಯರು ತಮ್ಮ ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಕಾಮಗಾರಿ ನಡೆಸುತ್ತಿದ್ದಾರೆ ಎಂದು ದೂರಿದರು.

ಇಲ್ಲಿ ಅಂಧರು ಮತ್ತು ಶ್ರವಣದೋಷವುಳ್ಳವರ ವಿಶೇಷ ಬಿ.ಇಡಿ, ಎಂ.ಇಡಿ ಕಾಲೇಜುಗಳು, ಬ್ರೈಲ್ ಮತ್ತು ಮಾತನಾಡುವ ಗ್ರಂಥಾಲಯ, ಅಂಗವಿಕಲ ಸ್ನೇಹಿ ಪಾರ್ಕ್‌ಗಳು ನಿರ್ಮಿಸಬೇಕಾಗಿದೆ. ಆದ್ದರಿಂದ ಈ ಸ್ಥಳದಲ್ಲಿ ಪ್ರಾತಿಯಲ್ಲಿರುವ ಸಾರ್ವಜನಿಕ ಬೃಹತ್ ಜಲ ಸಂಗ್ರಹಾಗಾರವನ್ನು ಸ್ಥಳಾಂತರಿಸಬೇಕು ಹಾಗೂ ಕಾಮಗಾರಿ ಉದ್ದೇಶಕ್ಕಾಗಿ ನಾಶ ಮಾಡಲ್ಪಟ್ಟ ಕಾಂಪೌಂಡ್ ಗೋಡೆ ಮತ್ತು 35ಕ್ಕೂ ಹೆಚ್ಚು ಮರಗಳನ್ನು ಮರು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಿಶೇಷ ಚೇತನರಾದ ಶ್ರೀನಿವಾಸ್, ಸುರೇಶ್, ಸತೀಶ್, ನಾಗೇಶ್, ಮಾರುತಿ, ನಾಗರಾಜು, ಯೋಗೇಂದ್ರಸ್ವಾಮಿ ಇತರರು ಪಾಲ್ಗೊಂಡಿದ್ದರು.

# ಖ್ಯಾತ ಚಿತ್ರ ಕಲಾವಿದ ಬಿಕೆಎಸ್ ವರ್ಮ ನಿಧನ

**ಬೆಂಗಳೂರು:** ಖ್ಯಾತ ಅಂತಾರಾಷ್ಟ್ರೀಯ ಚಿತ್ರ ಕಲಾವಿದ ಬಿ.ಕೆ.ಎಸ್. ವರ್ಮ(74 ವರ್ಷ) ಅವರು ಸೋಮವಾರ ಬೆಳಿಗ್ಗೆ ನಿಧನರಾದರು.



ಅತ್ತಿಬೆಲೆ ಬಳಿಯ ಕನ್ನೂರಿನಲ್ಲಿ 1949ರಲ್ಲಿ ಜನಿಸಿದ್ದ ವರ್ಮ ಅವರ ತಂದೆ ಕೃಷ್ಣಮಾಚಾರ್ಯರು, ಸಂಗೀತಗಾರರಾಗಿದ್ದರು. ಅವರ ತಾಯಿ ಜಯಲಕ್ಷ್ಮಿ. ಅವರೂ ಚಿತ್ರ ಕಲಾವಿದರಾಗಿದ್ದರು.

ವರ್ಮ ಸಾಧನೆಗೆ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್‌ಗಾಂಧಿ ಪ್ರಶಸ್ತಿ ಲಭಿಸಿದ್ದವು. 2011ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ವರ್ಮ ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು. ಬಿಕೆಎಸ್ ವರ್ಮಾ ಅವರ ಕಲಾಕೃತಿಗಳು ವಿಶ್ವವಿಖ್ಯಾತವಾಗಿದ್ದವು. ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ರಾಘವೇಂದ್ರ ಸ್ವಾಮಿಗಳ ಬೃಹತ್ ವರ್ಣಚಿತ್ರವನ್ನು ಇವರಿಂದಲೇ ಕೇಳಿ ಬರೆಸಿಕೊಂಡಿದ್ದರು.

ರಜನಿಕಾಂತ್ ಅವರು ತಮ್ಮ ಚೆನ್ನೈಯಲ್ಲಿರುವ ಮನೆಯಲ್ಲಿ ಸ್ವಾಮಿ ರಾಘವೇಂದ್ರರ ಒಂದು ಬೃಹತ್‌ವರ್ಣಚಿತ್ರ ಇರಬೇಕೆಂದು ಬಯಸಿದ್ದರು. ಇದಕ್ಕೆ ಸೂಕ್ತ ಕಲಾವಿದರಿಗಾಗಿ ಅವರು ಹೆಚ್ಚೇನೂ ಹುಡುಕಾಡಿರಲಿಲ್ಲ. ವರ್ಮಾ ಅವರ ದೇವಾನುದೇವತೆಗಳ ಚಿತ್ರಗಳು ಅವರ ಮನಸ್ಸನ್ನು ಸೆಳೆದಿದ್ದುದರಿಂದ, ವರ್ಮಾ ಅವರಿಂದಲೇ ಆ ಚಿತ್ರ ಬರೆಸಲು ಮುಂದಾದರು. ರಜನಿಕಾಂತ್ ಅವರ ಒತ್ತಾಯಕ್ಕೆ ಮಣಿದಿದ್ದ ವರ್ಮಾ, ಚೆನ್ನೈಯಲ್ಲಿದ್ದ ರಜನಿ ಮನೆಗೆ ಹೋಗಿ ಅಲ್ಲಿ ವರ್ಣಚಿತ್ರವನ್ನು ಬಿಡಿಸಿಕೊಟ್ಟು ಬಂದಿದ್ದರು.

## ಸಿದ್ದೇಶ್ವರ ಶ್ರೀಗಳ ಚಿಂತನ-ಮಂಥನ

# 'ಗೃಹಬಳಕೆಯ ವಸ್ತುಗಳು: ಬದುಕಿಗೊಂದು ಆಧ್ಯಾತ್ಮಿಕ ನೋಟ' ಕೃತಿ ಬಿಡುಗಡೆ

## ಲೋಕ ವಿಚಾರ ವಸ್ತುವನ್ನು ಸರಳ ರೀತಿ ಜನ ಸಾಮಾನ್ಯರಿಗೆ ತಲುಪಿಸಿದವರು ಸಿದ್ದೇಶ್ವರರು: ವೀರೇಶಾನಂದ ಸರಸ್ವತಿ ಸ್ವಾಮೀಜಿ ಸ್ಮರಣೆ

ಮೈಸೂರು, ಫೆ.6(ಎಸ್‌ಪಿಎನ್)–ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜೀವಿತಾವಧಿಯ ವೇಳೆ ಜರುಗಿದ ಚಿಂತನ–ಮಂಥನ ಸಂದರ್ಭದಲ್ಲಿ ಸಂಗ್ರಹಿಸಿದ 'ಗೃಹಬಳಕೆಯ ವಸ್ತುಗಳು: ಬದುಕಿಗೊಂದು ಆಧ್ಯಾತ್ಮಿಕ ನೋಟ' ಕೃತಿಯನ್ನು ತುಮಕೂರು ಶ್ರೀರಾಮಕೃಷ್ಣ–ವಿವೇಕಾನಂದಾಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಸೋಮವಾರ ಬಿಡುಗಡೆಗೊಳಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಡಾ.ಎಸ್.ರಾಧಾಕೃಷ್ಣನ್ ತತ್ತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕೃತಿ ಕೇಂದ್ರದ ವತಿಯಿಂದ ಹೊರತಂದಿರುವ ಪುಸ್ತಕವನ್ನು ಮಾನಸ ಗಂಗೋತ್ರಿ ಆವರಣದ ವಿಜ್ಞಾನಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀಗಳು, ಭಾರತೀಯ ಪರಂಪರೆಯನ್ನು ಬಿಂಬಿಸುವ ವೇದ, ಉಪನಿಷತ್ತು ಭಗವದ್ಗೀತೆ ಹಾಗೂ ವಚನಗಳನ್ನು ರೈತರಿಗೆ, ಜನ ಸಾಮಾನ್ಯರಿಗೆ ತುಂಬಾ ಸರಳವಾಗಿ ತಲುಪಿಸಿದ ಕೀರ್ತಿ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಸಲ್ಲುತ್ತದೆ ಎಂದರು.

ರಾಜ್ಯ ಪಠ್ಯ ರಚನಾ ಸಮಿತಿಯು ಬಸವಣ್ಣ ಹಾಗೂ ಸ್ವಾಮಿ ವಿವೇಕಾನಂದರನ್ನು ಸಮಾಜ ಸುಧಾರಣೆಯ ಗುರುತಿಸಿಕೊಂಡಿದ್ದ ಭಾಗವನ್ನು ಮಾತ್ರ ಬಿಂಬಿಸಿದ್ದಾರೆ. ಅದೇ ಅಂಶ ಇಂದಿನ ವಿದ್ಯಾರ್ಥಿಗಳ ಮನದಲ್ಲೂ ಮೂಡಿದೆ ಆದರೆ, ಅವರ ಜೀವಿತಾವಧಿಯಲ್ಲಿ ಕೈಗೊಂಡ ಹಲವು ತೀರ್ಮಾನಗಳಾದ ಆಧ್ಯಾತ್ಮಿಕ ಕ್ರಾಂತಿಯ ಚಿತ್ರಣವನ್ನು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ವಿಫಲವಾಗಿದೆ ಎಂದು ಸಮಿತಿಯ ಆಲೋಚನಾ ಲಹರಿ ಬಗ್ಗೆ ಬೇಸರ ಹೊರಹಾಕಿದರು.



ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜೀವಿತಾವಧಿಯ ವೇಳೆ ಜರುಗಿದ ಚಿಂತನ–ಮಂಥನ ಸಂದರ್ಭದಲ್ಲಿ ಸಂಗ್ರಹಿಸಿದ 'ಗೃಹಬಳಕೆಯ ವಸ್ತುಗಳು: ಬದುಕಿಗೊಂದು ಆಧ್ಯಾತ್ಮಿಕ ನೋಟ' ಕೃತಿಯನ್ನು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಶ್ರೀರಾಮಕೃಷ್ಣ–ವಿವೇಕಾನಂದಾಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಸಮ್ಮುಖದಲ್ಲಿ ಸೋಮವಾರ ಬಿಡುಗಡೆಗೊಳಿಸಲಾಯಿತು.

ಆದರೆ, ಆ ಕೆಲಸವನ್ನು ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ಪ್ರವಚನದ ಮೂಲಕ ಇಂದಿನ ವಿದ್ಯಾರ್ಥಿಗಳಿಗೆ ತಲುಪಿಸಿ, ಹೊಸ ಆಲೋಚನಾ ಲಹರಿಯನ್ನೇ ಬಿಟ್ಟು ಹೋಗಿದ್ದಾರೆ. ಆದರೆ, ಪ್ರಸ್ತುತ ಸರಳತೆ ಮೈಗೂಡಿಸಿಕೊಂಡರೆ ಬಡತನವೆಂದು ಕೆಟ್ಟ ಆಲೋಚನೆ ಜನರಲ್ಲಿ ಮನಸಿನಲ್ಲಿ ಮೂಡಿಸುತ್ತಿರುವುದು ಬೇಸರದ ಸಂಗತಿ ಎಂದರು.

ಒಮ್ಮೆ ನಾನು ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾಗ ವಿಜಯಪುರ(1987–88)ದಲ್ಲಿ ಸಿದ್ದೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿದ್ದೆ. ಆ ಸಂದರ್ಭದಲ್ಲಿ ಅವರು, ಉತ್ತರ ಕರ್ನಾಟಕದ ರೈತಾಪಿ ವರ್ಗದವರಿಗೆ ಸರಳತೆಗೂ, ಬಡತನಕ್ಕೂ ಇರುವ ವ್ಯತ್ಯಾಸ ಹಾಗೂ ವಿನಯತೆಗೂ ಸಮಾಜಕ್ಕೂ ಇರುವ ಸಂಬಂಧಗಳ ಕುರಿತು ತಮ್ಮ ಪ್ರವಚನದ ಮೂಲಕ ಜನರಿಗೆ ಅರಿವು ಮೂಡಿಸಿದ ಸಂದರ್ಭವನ್ನು ಸವಿವರವಾಗಿ ವಿವರಿಸಿದ ಪ್ರಸಂಗವನ್ನು ತಿಳಿಸಿದರು.

ಸಿದ್ದೇಶ್ವರ ಶ್ರೀಗಳು, ವಿದ್ಯಾರ್ಥಿಗಳಿಗೆ ಯಾವಾಗಲೂ ಧನಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡು ಮುಂದಿನ ಜೀವನ ರೂಢಿಸಿಕೊಳ್ಳುವಂತೆ ಸಲಹೆ ನೀಡುತ್ತಿದ್ದರು. ಅಲ್ಲದೆ, ಅವರು ಎಂದಿಗೂ ಸಿಮೆಂಟ್ ಗೋಡೆಗಳ ಮಧ್ಯೆ ಇರಲು ಇಷ್ಟಪಡದೆ, ಪ್ರಕೃತಿ ನಡುವೆ ಬದುಕಲು ಶ್ರೀಗಳು ಬಹಳ ಇಷ್ಟ ಪಡುತ್ತಿದ್ದರು. ನಾವೆಲ್ಲರೂ ಆಧ್ಯಾತ್ಮವನ್ನು ಮೇಲ್ನೋಟಕ್ಕೆ ನೋಡಿದರೆ ಸಾಲದು ಆಳಕ್ಕೆ ಇಳಿಯಬೇಕು. ಆಗ ಮಾತ್ರ ಸಿದ್ದೇಶ್ವರ ಸ್ವಾಮೀಜಿಯವರಂತೆ ಬದುಕಲು ಸಾಧ್ಯ. ಹಾಗಾಗಿ ಸಿದ್ದೇಶ್ವರ ಶ್ರೀಗಳು ಆಧ್ಯಾತ್ಮದ ಮಹಾ ಹಿಮಾಲಯ ಎಂದು ಕೆಲವು ಪ್ರಸಂಗವನ್ನು ವಿವರಿಸಿದರು.

ಇಂದು ಡಾ.ಎಸ್.ರಾಧಾಕೃಷ್ಣನ್ ತತ್ತ್ವಶಾಸ್ತ್ರ ಮತ್ತು ಭಾರತೀಯ ಸಂಸ್ಕೃತಿ ಕೇಂದ್ರದ ವತಿಯಿಂದ ಹೊರತಂದಿರುವ 'ಗೃಹಬಳಕೆಯ ವಸ್ತುಗಳು: ಬದುಕಿಗೊಂದು ಆಧ್ಯಾತ್ಮಿಕ ನೋಟ' ಕೃತಿಯಲ್ಲಿ ಚಿಂತನ–ಮಂಥನ ಶಿಬಿರದಲ್ಲಿ ಹಮ್ಮಿಕೊಳ್ಳುತ್ತಿದ್ದ ಸಣ್ಣ ಸಣ್ಣ ಆಲೋಚನೆಗಳ ಬಗ್ಗೆ ಈ ಪುಸ್ತಕದಲ್ಲಿ ವಿಸ್ತಾರವಾಗಿ ಮೂಡಿಬಂದಿದ್ದು, ಈ ಪುಸ್ತಕವನ್ನು ಎಲ್ಲರೂ ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ಈ ವೇಳೆ ವಿಶ್ರಾಂತ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅವರು ಸಿದ್ದೇಶ್ವರ ಸ್ವಾಮೀಜಿ ಅವರಿಗೆ ನುಡಿನಮನ ಸಲ್ಲಿಸಿದರಲ್ಲದೆ, ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಜೀವಿತಾವಧಿಯ ವೇಳೆ ಜರುಗಿದ ಚಿಂತನ–ಮಂಥನ ಸಂದರ್ಭದಲ್ಲಿ ಸಂಗ್ರಹಿಸಿದ 'ಗೃಹಬಳಕೆಯ ವಸ್ತುಗಳು: ಬದುಕಿಗೊಂದು ಆಧ್ಯಾತ್ಮಿಕ ನೋಟ' ಕೃತಿ ಕುರಿತು ಮೈಸೂರು ವಿವಿ ವಿಶ್ರಾಂತ ಗ್ರಂಥಪಾಲಕ ಡಾ.ಸಿ.ಪಿ.ರಾಮಶೇಷ ಮಾತನಾಡಿದರು.

ಈ ವೇಳೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮೈಸೂರು ವಿವಿ ಕುಲಪತಿ ಪ್ರೊ.ಹೆಚ್.ರಾಜಶೇಖರ್, ಮೈಸೂರು ಕುಲಪತಿ ಡಾ.ಸಿ.ಪಿ.ರಾಜಶೇಖರ್, ಸಂಯೋಜಕ ಪ್ರೊ.ಸುರೇಶ್ ಉಪಸ್ಥಿತರಿದ್ದರು.

ಮೈಸೂರು ಮಿತ್ರ ಮಂಗಳವಾರ 7 ಫೆಬ್ರವರಿ 2023

## ಇಂದು, ನಾಳೆ ಬಾಲಕಿಯರ ಹಾಕಿ ಪಂದ್ಯಾವಳಿ

ಮಡಿಕೇರಿ, ಫೆ.6– ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಯು ಫೆಬ್ರವರಿ 7 ಮತ್ತು 8 ರಂದು ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ.

ಫೆಬ್ರವರಿ 7 ರಂದು ಮಧ್ಯಾಹ್ನ 3 ಗಂಟೆಗೆ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ದೊರೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ ಅವರು ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಕೇರಳ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಳ್ಳಲಿವೆ.

ಹಾಗೆಯೇ ಫೆಬ್ರವರಿ 8 ರಂದು ಸಂಜೆ 5 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕ ಮಿನಿ ಉಣ್ಣಿರಾಜ್ ಅವರು ತಿಳಿಸಿದ್ದಾರೆ.

## ಫೆ.12, ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ

ಮಡಿಕೇರಿ, ಫೆ.6– ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಫೆ.12 ರಂದು 2021–22ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೊಂಬಾರನ ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಕೊಡಗು ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕುಂದಲ್ಪಾಡಿ ಜೆ.ದಿವಾಕರ, ಅತಿಥಿಗಳಾಗಿ ರಾಜ್ಯ ಲೆಕ್ಕಪತ್ರ ಇಲಾಖೆ ನಿವೃತ್ತ ಸಹಾಯಕ ನಿಯಂತ್ರಕ ಸೂದನ ಎ.ಜಾಜಯ್ಯ, ಚೆಟ್ಟಿಮಾನಿ ಕುಂದಚೇರಿ ಗ್ರಾಮದ ಕುಂಬಾಡಿ ಪುಷ್ಪಾವೇಣಿ ಶಿವಾಜಿ, ಮಡಿಕೇರಿ ಆರೋಗ್ಯ ಇಲಾಖೆಯ ನಿವೃತ್ತ ಫಾರ್ಮಸಿಸ್ಟ್ ಕಲ್ಲಂಬಿ ಯು. ವೆಂಕಪ್ಪ ಹಾಗೂ ತಾಳತ್ತಮನೆಯ ಪಾಣತ್ತಲೆ ಭೀಮಯ್ಯ ಪಾಲ್ಗೊಳ್ಳಲಿದ್ದಾರೆ.

# ಕುಶಾಲನಗರದಲ್ಲಿ ವಿಶೇಷಚೇತನ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟ



ಕುಶಾಲನಗರ, ಫೆ.6– ವಿಶೇಷಚೇತನ ವಿದ್ಯಾರ್ಥಿಗಳಿಗೆ ಇತರೆ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಹಾಗೂ ಬೆಂಬಲವನ್ನು ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಯ್ಯ ಹೇಳಿದರು.

ಜಿಲ್ಲಾ ಪಂಚಾಯಿತಿ ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಕ ಹಾಗೂ ಸಾಕ್ಷರತಾ ಇಲಾಖೆ, ಸೋಮವಾರಪೇಟೆ ಶಿಕ್ಷಣಾಧಿಕಾರಿಗಳ ಮತ್ತು ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ಸಮನ್ವಯ ಶಿಕ್ಷಣ ವಿಭಾಗ ವತಿಯಿಂದ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶೇಷಚೇತನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ವಿದ್ಯಾರ್ಥಿಗಳಿಗೆ ನಾವು ಸೂಕ್ತ ಅವಕಾಶ ನೀಡಿದಲ್ಲಿ ಅವರು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಕೇವಲ ಅನುಕಂಪ ತೋರಿಸದೆ ಅವರಲ್ಲಿ ಆತ್ಮವಿಶ್ವಾಸ ಬೆಳೆಸುವ ಮೂಲಕ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಉತ್ತಮ ಬದುಕು ರೂಪಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಎಸ್. ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರೌಢಶಾಲೆಯ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಜಿ.ಎಂ.ಹೇಮಂತ್ ಮಾತನಾಡಿದರು.

ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ.ಸದಾಶಿವ ಎಸ್.ಪಲ್ಲೇದ್, ತಾಲೂಕು ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಪಿ.ಧರ್ಮಪ್ಪ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಂ.ಎಲ್.ಸುಕುಮಾರಿ, ಸಂಪನ್ಮೂಲ ವ್ಯಕ್ತಿಗಳಾದ ಎಚ್.ಆರ್. ರತ್ನಮ್ಮ, ಎಂ.ಕೆ. ದಯಾನಂದ, ರಂಜಿತ, ಮುಖ್ಯ ಶಿಕ್ಷಕಿ ಎಚ್.ಎಸ್.ಭಾಗ್ಯ, ಕಾವಲು ಪಡೆ ಅಧ್ಯಕ್ಷ ಎಂ.ಕೃಷ್ಣ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಎಸ್.ಟಿ.ವೆಂಕಟೇಶ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮುಖಂಡರಾದ ಪ್ರವೀಣ್, ಪೂರ್ಣೇಶ್, ಪಿ.ಇ.ನಂದ, ವಲಯ ಅರಣ್ಯಾಧಿಕಾರಿ ಪೂಜಾ, ಶಿಕ್ಷಕರಾದ ಎಸ್.ಆರ್.ಶಿವಲಿಂಗ, ವಿಜಯ, ವಾಣಿ ಇತರರು ಇದ್ದರು.

## ಆಟೋ ಮೇಲೆ ಕಾಡಾನೆ ದಾಳಿ; ಚಾಲಕನಿಗೆ ಗಾಯ



ಗೋಣಿಕೊಪ್ಪ, ಫೆ.6– ಕಾಡಾನೆ ದಾಳಿಯಿಂದ ಆಟೋ ಚಾಲಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪೊನ್ನಂಪೇಟೆಯಲ್ಲಿ ನಡೆದಿದೆ. ಪೊನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದ ಕಲ್ಲಳ್ಳ ಎಂಬಲ್ಲಿ ಈ ಘಟನೆ ನಡೆದಿದ್ದು, ಆಟೋ ಚಾಲಕ ಕರಣ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಸೋಮವಾರ ಬೆಳಗ್ಗೆ 10.30 ಗಂಟೆ ವೇಳೆಗೆ ಆಟೋದಲ್ಲಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಕಾಡಾನೆ ಆಟೋ ರಿಕ್ಷಾದ ಮೇಲೆ ದಾಳಿ ಮಾಡಿದೆ. ಈ ವೇಳೆ ಕೆಳಗೆ ಬಿದ್ದ ಆಟೋ ಚಾಲಕ ಕರಣ್ ಮೇಲೂ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದೆ. ಕಾಡಾನೆ ದಾಳಿಯಿಂದ ಆಟೋ ಜಖಂಗೊಂಡಿದ್ದು, ಚಾಲಕ ಕರಣ್ ಅವರನ್ನು ಚಿಕಿತ್ಸೆಗಾಗಿ ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತಿತಿಮತಿ ಆರ್‌ಎಫ್‌ಓ ಅಶೋಕ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

## ಹುಲಿ ದಾಳಿಗೆ ಕರು ಬಲಿ

ಗೋಣಿಕೊಪ್ಪ, ಫೆ.6– ಮಾಯಮುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರುದ್ರುಬೀಡು ಗ್ರಾಮದಲ್ಲಿ ಹುಲಿ ದಾಳಿಗೆ ಕರು ಬಲಿಯಾಗಿದ್ದು, ತಿತಿಮತಿ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಡತ್ಯಂಡ ದೇವಣಾಡು ಸಮೀಪವಿರುವ ಚೆಪ್ಪುಡೀರ ಎಸ್. ಶೈಲ ಎಂಬುವರಿಗೆ ಸೇರಿದ ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಬೇರೆ ಹಸುಗಳು ಕೂಡ ಕೊಟ್ಟಿಗೆಯಲ್ಲಿದ್ದವು. ಹುಲಿ ಸಮೀಪದ ಅರಣ್ಯದಲ್ಲಿ ಸೇರಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತಿತಿಮತಿ ಎಸಿಎಫ್ ಎಚ್. ಸೀಮಾ, ಆರ್‌ಎಫ್‌ಓ ಅಶೋಕ್ ಪರಿಶೀಲನೆ ನಡೆಸಿದರು. ಸ್ಥಳೀಯ ಗ್ರಾಪಂ ಸದಸ್ಯ ಚೆಪ್ಪುಡೀರ ಕೆ. ಪ್ರದೀಪ್ ಪೂವಯ್ಯ, ಪಿಡಿಒ ಗಿರೀಶ್ ಭೇಟಿ ನೀಡಿದ್ದರು.

## ಸಾಲ ಬಿಡುಗಡೆಗಾಗಿ ಲಂಚ

### ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಮಡಿಕೇರಿ, ಫೆ.6– ಮಹಿಳಾ ಫಲಾನುಭವಿಯೊಬ್ಬರಿಂದ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ, ಓರ್ವ ಮಹಿಳಾ ಕಚೇರಿ ನಿರ್ದೇಶಕಿ, ವಾಹನ ಚಾಲಕ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಿಗಮದ ವ್ಯವಸ್ಥಾಪಕ ಚಂದ್ರಶೇಖರ್, ಕಚೇರಿ ನಿರ್ದೇಶಕಿ ಚೆಲುವಾಂಬ ಮತ್ತು ವಾಹನ ಚಾಲಕ ತಿರುಮಲೇಶ್ ಬಂಧಿತ ಆರೋಪಿಗಳಾಗಿದ್ದಾರೆ.

**ಘಟನೆ ಹಿನ್ನೆಲೆ:** ಕೋಳಿ ವ್ಯಾಪಾರಕ್ಕಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ 3 ಲಕ್ಷ ರೂ.ಗಳ ಸಬ್ಸಿಡಿ ಆಧಾರಿತ ಸಾಲ ಯೋಜನೆಗೆ ಮಹಿಳೆಯೋರ್ವರು 2021ರ ಅಕ್ಟೋಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಯೋಜನೆಗೆ ಅರ್ಹತೆ ಪಡೆದ ಹಿನ್ನೆಲೆಯಲ್ಲಿ ಮಹಿಳೆಗೆ ಮೊದಲ ಹಂತದಲ್ಲಿ ಹಣ ಪಾವತಿಯಾಗಿತ್ತು ಎನ್ನಲಾಗಿದೆ. 2ನೇ ಹಂತದ 1 ಲಕ್ಷ ರೂ. ಹಣ ಪಾವತಿಸಲು ಅಧಿಕಾರಿಗಳಾದ ಚಂದ್ರಶೇಖರ್, ಕಚೇರಿ ನಿರ್ದೇಶಕಿ ಚೆಲುವಾಂಬ ಮತ್ತು ವಾಹನ ಚಾಲಕ ತಿರುಮಲೇಶ್ ಅವರುಗಳು 10 ಸಾವಿರ ರೂ.ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ಫಲಾನುಭವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಸೋಮವಾರ ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಮೂವರನ್ನು ಹಣ ಸಹಿತ ಬಂಧಿಸಿದ್ದಾರೆ.

ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್, ಐ.ಜಿ.ಪಿ. ಸುಬ್ರಮಣ್ಯೇಶ್ವರ್ ರಾವ್ ನಿರ್ದೇಶನದಂತೆ ಮೈಸೂರು ಲೋಕಾಯುಕ್ತ ಎಸ್.ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕೊಡಗು ಲೋಕಾಯುಕ್ತ ಡಿವೈಎಸ್‌ಪಿ ಪವನ್ ಕುಮಾರ್, ಮಡಿಕೇರಿ ಲೋಕಾಯುಕ್ತ ಇನ್ಸ್‌ಪೆಕ್ಟರ್ ಲೋಕೇಶ್, ಮೈಸೂರು ಲೋಕಾಯುಕ್ತ ಇನ್ಸ್‌ಪೆಕ್ಟರ್ ರೂಪಾಶ್ರೀ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

## ಲಯನ್ಸ್‌ನಿಂದ ಇ–ತ್ಯಾಜ್ಯ ವಿಲೇವಾರಿ




ನಾಪೋಕ್ಲು, ಫೆ.6– ಇತ್ತೀಚಿನ ದಿನಗಳಲ್ಲಿ ಪರಿಸರಕ್ಕೆ ಮಾರಕವಾಗಿರುವ ಇ–ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದ್ದು, ಅವುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಸಂಸ್ಥೆ ನಾಪೋಕ್ಲುವಿನಲ್ಲಿ ಇ–ತ್ಯಾಜ್ಯ ಸಂಗ್ರಹಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದು ಸಂಸ್ಥೆಯ ವಲಯಾಧ್ಯಕ್ಷ ಲಯನ್ ಮುಕ್ಕಾಟಿರ ಎಂ. ವಿನಯ ತಿಳಿಸಿದ್ದಾರೆ.

ನಾಪೋಕ್ಲುವಿನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನೆಯಲ್ಲಿ ಇ–ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದೆ. ಉಪಯೋಗಕ್ಕೆ ಬಾರದೇ ಇರುವಂತಹ ಎಲೆಕ್ಟ್ರಾನಿಕ್ ವಸ್ತುಗಳು, ಕಂಪ್ಯೂಟರ್ ತ್ಯಾಜ್ಯಗಳು, ಕೆಟ್ಟು ಹೋಗಿರುವ ಎಲೆಕ್ಟ್ರಿಕಲ್ ಉಪಕರಣಗಳು, ಮೊಬೈಲ್‌ಗಳು ಇತ್ಯಾದಿ ವಸ್ತುಗಳಿಂದ ಪರಿಸರ ಮಾಲಿನ್ಯದ ಜೊತೆಗೆ ಆರೋಗ್ಯಕ್ಕೂ ದುಷ್ಪರಿಣಾಮ ಉಂಟಾಗಲಿದೆ ಎಂದರು. ದೇಶದಲ್ಲಿ ಸುಮಾರು 32 ಲಕ್ಷ ಟನ್ ಇ–ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಹೆಚ್ಚುತ್ತಿರುವ ಬೇಡಿಕೆ, ಪರಿಸರ ಸ್ನೇಹಿ ವಸ್ತುಗಳ ಅಲಭ್ಯತೆ, ಸೂಕ್ತ ವೈಜ್ಞಾನಿಕ ರೀತಿ ವಿಲೇವಾರಿ ಕೊರತೆಯಿಂದ ಸಮಸ್ಯೆ ಹೆಚ್ಚುತ್ತಿದೆ. ಪಾದರಸ, ಲಿಥಿಯಂ, ಬೋರಿಯಂನಂತಹ ರಾಸಾಯನಿಕಗಳು ನದಿ, ಸರೋವರಗಳಲ್ಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಅವೈಜ್ಞಾನಿಕ ದಹನದಿಂದ ಗಾಳಿಗೆ ಸೇರಿ ಸೀಸಾ ಕ್ಯಾಡಿಯಂ ಅನಿಲಗಳು ಮಾರಕ ರೋಗಗಳಿಗೆ ಕಾರಣವಾಗುತ್ತಿದೆ ಎಂದು ತಿಳಿಸಿದರು.

ಪರಿಸರಕ್ಕೆ ಮಾರಕವಾಗುತ್ತಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವದ ಪ್ರತಿಷ್ಠಿತ ಸೇವಾಸಂಸ್ಥೆಯಾದ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಈಗಾಗಲೇ ಇ–ತ್ಯಾಜ್ಯ ಸಂಗ್ರಹಕ್ಕೆ ಚಾಲನೆ ನೀಡಿದ್ದು, ತ್ಯಾಜ್ಯ ಸಂಗ್ರಹಕ್ಕೆ ನಾಪೋಕ್ಲು ಪೊನ್ನಡ್ ಸೂಪರ್ ಮಾರ್ಕೆಟ್ ಬಳಿ ಸಂಗ್ರಹ ಕೇಂದ್ರವನ್ನು ನಿಗದಿ ಮಾಡಿದೆ. ಅಲ್ಲದೆ ನಾಪೋಕ್ಲು ಸುತ್ತಮುತ್ತಲಿನ ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಈ ಕುರಿತು ಜಾಗೃತಿ ಮೂಡಿಸಿ ತ್ಯಾಜ್ಯಗಳನ್ನು ಸಂಗ್ರಹಿಸಿ ಮಂಗಳೂರಿಗೆ ಸಮರ್ಪಕ ವಿಲೇವಾರಿ ಮಾಡಲು ರವಾನಿಸಲಾಗುವುದೆಂದರು.

ನಾಗರಿಕರು ತಮ್ಮಲ್ಲಿರುವ ಇ–ತ್ಯಾಜ್ಯವನ್ನು ಫೆ.9ರ ಒಳಗಾಗಿ ಈ ಸಂಗ್ರಹಣಾ ಕೇಂದ್ರಕ್ಕೆ ತಲುಪಿಸಿ ಪರಿಸರ ಸ್ನೇಹಿ ಕಾರ್ಯದಲ್ಲಿ ಭಾಗಿಯಾಗಿ ಆರೋಗ್ಯಕರ ಪರಿಸರ ನಿರ್ಮಿಸುವಲ್ಲಿ ಸಹಕರಿಸುವಂತೆ ಮನವಿ ಮಾಡಿದರು. ಈ ಬಗ್ಗೆ ವಾರದ ಸಂತೆ ದಿನವಾದ ಇಂದು ಪಟ್ಟಣದ ಅಂಗಡಿಗಳಿಗೆ ನಮ್ಮ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಭೇಟಿ ನೀಡಿದ್ದಲ್ಲದೆ ಸಾರ್ವಜನಿಕರಿಗೆ ಭಿತ್ತಿಪತ್ರದ ಜೊತೆಗೆ ಮಾಹಿತಿ ನೀಡಿ ಮನವರಿಕೆ ಮಾಡಿಕೊಟ್ಟು ಸಹಕರಿಸುವಂತೆ ಮನವಿ ಮಾಡಿದ್ದೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಲಯನ್ ಕನ್ನಂಬೀರ ಸಿ. ಸುಧಿ ತಿಮ್ಮಯ್ಯ, ಖಜಾಂಚಿ ಲಯನ್ ಮಾದೇಯಂಡ.ಬಿ.ಕುಟ್ಟಪ್ಪ, ಸದಸ್ಯೆ ಬಿದ್ದಾಟಂಡ ಮೇರಿ ಚೆಟ್ಟಿಯಪ್ಪ ಉಪಸ್ಥಿತರಿದ್ದರು.

**ಗೋಣಿಕೊಪ್ಪ ವರದಿ:** ಇಲ್ಲಿಗೆ ಸಮೀಪದ ಅಮ್ಮತ್ತಿಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ನಡೆದ ಇ–ತ್ಯಾಜ್ಯ ಸಂಗ್ರಹ ಅಭಿಯಾನದಲ್ಲಿ ಸುಮಾರು 51 ಕೆ.ಜಿ ಎಲೆಕ್ಟ್ರಾನಿಕ್ ತ್ಯಾಜ್ಯಗಳನ್ನು ಸಂಗ್ರಹಿಸಲಾಯಿತು. ಸಹಕಾರ ಸಂಘದ ಆವರಣದಲ್ಲಿ ಸಂಗ್ರಹ ಮಾಡಲಾಯಿತು. ಗ್ರಾಮಸ್ಥರು ತ್ಯಾಜ್ಯ ನೀಡಿದರು. ಅಮ್ಮತ್ತಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಪೊರುಕೊಂಡ ಸವಿತಾ ಬೋಪಣ್ಣ, ಕಾರ್ಯದರ್ಶಿ ರಕ್ಷಿತ್ ಅಯ್ಯಪ್ಪ ಇದ್ದರು.

## ಫೆ.9ರಿಂದ ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ, ಮಾರಾಟ ಮೇಳ

ಮಡಿಕೇರಿ, ಫೆ.6– ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 9 ರಿಂದ 15 ರವರೆಗೆ 'ಕಾವೇರಿ ವಸ್ತ್ರಸಿರಿ' ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ಉದ್ಘಾಟನಾ ಸಮಾರಂಭವು ಫೆಬ್ರವರಿ 9 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಸಂಸದ ಪ್ರತಾಪ್‌ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತ ಟಿ.ಎಚ್.ಎಂ.ಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ದಕ್ಷಿಣ ವಿಭಾಗ/ ವಲಯ ಬೆಂಗಳೂರು ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ ನಿರ್ದೇಶಕ ರವಿಕುಮಾರ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಇತರರು ಪಾಲ್ಗೊಳ್ಳಲಿದ್ದಾರೆ.

## ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ



ಕೊಳ್ಳೇಗಾಲ, ಫೆ.6– ನಕ್ಷತ್ರ ಆಮೆಗಳ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರನ್ನು ಬಂಧಿಸಿ, ಅವರಿಂದ ನಾಲ್ಕು ನಕ್ಷತ್ರ ಆಮೆ, ಪಲ್ಸರ್ ಬೈಕ್, ಎರಡು ಮೊಬೈಲ್ ಸೇರಿದಂತೆ ಇನ್ನಿತರೆ ವಸ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಸಿಐಡಿ ಅರಣ್ಯ ಸಂಚಾರಿ ದಳ ಪೊಲೀಸರು ಸೋಮವಾರ ಯಶಸ್ವಿಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಂಚೇನಹಳ್ಳಿ, ಹೊನ್ನಸಂದ್ರ ಹೋಬಳಿಯ ಆನಂದನಾಯಕ(31), ಬೆಂಗಳೂರು ಜಿಲ್ಲೆಯ ಚಿಕ್ಕ ಬಿದರಕಲ್ಲು ಗ್ರಾಮದ ರವಿ (47) ಬಂಧಿತರು, ಮತ್ತೋರ್ವ ಆರೋಪಿ ನೆಲಮಂಗಲ ತಾಲೂಕಿನ ವಾಜರಹಳ್ಳಿಯ ಲಕ್ಷ್ಮಿ ತಲೆಮರೆಸಿಕೊಂಡಿದ್ದಾರೆ. ನಕ್ಷತ್ರ ಆಮೆಗಳನ್ನು ಮನೆಯಲ್ಲಿಟ್ಟುಕೊಂಡು ಪೂಜಿಸಿದರೆ ಯೋಗ ಬರುತ್ತದೆ ಎಂಬ ಕಾರಣಕ್ಕಾಗಿ ಯಾರೋ ವ್ಯಕ್ತಿಗಳಿಗೆ ಮಾರಾಟ ಮಾಡಲು ಕೊಳ್ಳೇಗಾಲದ ಬೆಂಗಳೂರು ಬಸ್ ನಿಲ್ದಾಣದ ಸಮೀಪ ಇವರು ಕಾಯುತ್ತಿದ್ದ ವೇಳೆ ಅರಣ್ಯ ಸಂಚಾರಿದಳದ ಸಬ್‌ಇನ್ಸ್‌ಪೆಕ್ಟರ್ ವಿಜಯ ರಾಜು, ಮುಖ್ಯ ಪೇದೆಗಳಾದ ರಾಮಚಂದ್ರ, ತಖೀವುಲ್ಲಾ, ವಿ. ಸ್ವಾಮಿ, ಶಂಕರ್, ಎಂ.ಬಸವರಾಜು, ಪ್ರಭಾಕರ್, ಜಿ, ಬಸವರಾಜು ಇನ್ನಿತರರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

# ಚಾ.ನಗರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಜಿ.ನಾರಾಯಣ ಪ್ರಸಾದ್ ನೇಮಕ

### ಆರ್. ಸುಂದರ್ ದಿಢೀರ್ ಬದಲಾವಣೆ

ನಾರಾಯಣಪ್ರಸಾದ್ ಆರ್. ಸುಂದರ್

ಚಾಮರಾಜನಗರ, ಫೆ.6– ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಜಿಲ್ಲಾಧ್ಯಕ್ಷರಾಗಿ ಜಿ. ನಾರಾಯಣ ಪ್ರಸಾದ್ ಅವರನ್ನು ನೇಮಕ ಮಾಡಿ ಪಕ್ಷದ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ಜಿಲ್ಲಾಧ್ಯಕ್ಷರಾಗಿ ಕಳೆದ 3 ವರ್ಷಗಳಿಂದ ಕಾರ್ಯನಿರ್ವಹಿಸಿದ್ದ ಆರ್. ಸುಂದರ ಅವರನ್ನು ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ದಿಢೀರ್ ಬದಲಾವಣೆ ಮಾಡಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ನಾರಾಯಣಪ್ರಸಾದ್ ಅವರು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಖಜಾಂಚಿಯಾಗಿ, ಜಿಲ್ಲಾ ಮಾಧ್ಯಮ ಪ್ರಮುಖ್ ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಚುನಾವಣಾ ಉಸ್ತುವಾರಿ ನಿರ್ವಹಿಸಿದ್ದರು. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ನಿರ್ವಹಿಸಿದ್ದರು. ಈ ಮೂಲಕ ಪಕ್ಷದಲ್ಲಿ ಹಿರಿಯರಾಗಿ ನಾನಾ ಹುದ್ದೆಗಳನ್ನು ನಾರಾಯಣಪ್ರಸಾದ್ ಅವರು ನಿರ್ವಹಿಸಿದ್ದು, ಇದೀಗ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಳ್ಳುವ ಮೂಲಕ ಉನ್ನತ ಹುದ್ದೆಗೇರಿದ್ದಾರೆ.

ಈ ಕುರಿತು 'ಮೈಸೂರು ಮಿತ್ರ'ನ ಜೊತೆ ಮಾತನಾಡಿದ ನಾರಾಯಣಪ್ರಸಾದ್, ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆ ಹಾಗೂ ವಿಶ್ವಾಸವಿಟ್ಟು ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕಾರ್ಯನಿರ್ವಹಿಸುತ್ತೇನೆ. ಎಲ್ಲರ ಪ್ರೀತಿ, ವಿಶ್ವಾಸದಿಂದ ಹುದ್ದೆಯನ್ನು ಸಮರ್ಥವಾಗಿ ನಿರ್ವಹಿಸುವ ಭರವಸೆ ಇದೆ ಎಂದರು. ನಿಕಟಪೂರ್ವ ಅಧ್ಯಕ್ಷ ಆರ್. ಸುಂದರ್ ಮಾತನಾಡಿ, ನಾನು ಜಿಲ್ಲಾಧ್ಯಕ್ಷನಾಗಿ ಕಳೆದ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೆ. ಇನ್ನು ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ. ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಹೇಳಿದರು.

ರಾಜ್ಯದ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರನ್ನು ಬದಲಾಯಿಸದೇ ಚಾಮರಾಜನಗರ ಜಿಲ್ಲಾಧ್ಯಕ್ಷರನ್ನು ಮಾತ್ರ ಬದಲಾವಣೆ ಮಾಡಿರುವುದು ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದು ರಾಜಕೀಯ ಆಸಕ್ತರಲ್ಲಿ ನಾನಾ ರೀತಿಯಲ್ಲಿ ವಿಶ್ಲೇಷಣೆ ನಡೆಯುತ್ತಿದೆ.

## ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.17ರಿಂದ 21ರವರೆಗೆ ಮಹಾಶಿವರಾತ್ರಿ, ಮಾರ್ಚ್ 19ರಿಂದ 22ರವರೆಗೆ ಯುಗಾದಿ ಜಾತ್ರಾ ಮಹೋತ್ಸವ



ಚಾಮರಾಜನಗರ, ಫೆ.6– ಹನೂರು ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 17ರಿಂದ 21ರವರೆಗೆ ಮಹಾಶಿವರಾತ್ರಿ ಹಾಗೂ ಮಾರ್ಚ್ 19ರಿಂದ 22ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದರ ಅಂಗವಾಗಿ ವಿಶೇಷ ಸೇವೆ ಉತ್ಸವಗಳು ನೆರವೇರಲಿವೆ.

ಫೆಬ್ರವರಿ 17ರಂದು ಮಹಾಶಿವರಾತ್ರಿ ಜಾತ್ರೆ ಪ್ರಾರಂಭವಾಗುತ್ತದೆ. 18ರಂದು ಮಹದೇಶ್ವರಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸಾವಾದಿಗಳು, ಜಾಗರಣೆ ಉತ್ಸವ ಜರುಗಲಿವೆ. 19ರಂದು ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು, 20ರಂದು ಅಮಾವಾಸ್ಯೆ, ಶ್ರೀ ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ನೆರವೇರಲಿವೆ. ಫೆಬ್ರವರಿ 21ರಂದು ಬೆಳಿಗ್ಗೆ 8.20 ರಿಂದ 9.10 ರವರೆಗೆ ಮಹಾರಥೋತ್ಸವ ನಡೆಯಲಿದೆ. ರಾತ್ರಿ ಅಭಿಷೇಕ ಪೂಜೆ ಮುಗಿದ ನಂತರ ಕೊಂಡೋತ್ಸವ ನಡೆಯಲಿದೆ.

ಮಾರ್ಚ್ 19ರಂದು ಯುಗಾದಿ ಜಾತ್ರೆ ಪ್ರಾರಂಭವಾಗಲಿದೆ. 20ರಂದು ಮಹದೇಶ್ವರಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸಾವಾದಿಗಳು, 21ರಂದು ಅಮಾವಾಸ್ಯೆ, ಶ್ರೀ ಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು ನೆರವೇರಲಿವೆ. ಮಾರ್ಚ್ 22ರಂದು ಬೆಳಿಗ್ಗೆ 9.50 ರಿಂದ 10.30 ರವರೆಗೆ ಮಹಾರಥೋತ್ಸವ ಜರುಗಲಿದೆ. ವಿಶೇಷ ಸೇವೆ ಉತ್ಸವಗಳು ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ನೇತೃತ್ವದಲ್ಲಿ ನೆರವೇರಲಿದೆ ಎಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

## ಇಂದು ಹರವೆ, ಕಬ್ಬಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಫೆ.6– ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಹರದನಹಳ್ಳಿ ಮತ್ತು ಬೇಗೂರು ಉಪವಿಭಾಗ ವ್ಯಾಪ್ತಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಫೆಬ್ರವರಿ 7 ರಂದು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹರವೆ ವ್ಯಾಪ್ತಿಯ ಮೂಡ್ನಾಕೂಡು, ಮುಕ್ಕಡಹಳ್ಳಿ, ಉಡಿಗಾಲ, ನಂಜದೇವನಪುರ, ಕಲ್ಪುರ, ದೇವಲಾಪುರ, ತಮ್ಮಡಹಳ್ಳಿ, ಎನ್.ಜಿ.ವೈ ಹಾಗೂ ಕಬ್ಬಳ್ಳಿ ವ್ಯಾಪ್ತಿಯ ಕಬ್ಬಳ್ಳಿ, ಸೋಮಳ್ಳಿ, ಪಡಗೂರು, ಬೆಳಚಲವಾಡಿ, ನಿಟ್ರೆ, ಅಗತಗೌಡನಹಳ್ಳಿ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

## ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಾಮರಾಜನಗರ, ಫೆ.6– ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.11ರವರೆಗೆ ವಿಸ್ತರಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ಸಂಪೂರ್ಣ ಮಾಹಿತಿಗಾಗಿ www.backwardclass.kar.nic.in ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ 08226–222180 ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

## 50 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕ ನಿರ್ಮಾಣ ಕಾಮಗಾರಿಗೆ ಚಾಲನೆ



ಚಾಮರಾಜನಗರ, ಫೆ.6– ನಗರದ ಹೊರವಲಯದ ಯಡಬೆಟ್ಟ ಸಮೀಪದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಹೊಸದಾಗಿ ನಿರ್ಮಾಣ ಮಾಡಲಿರುವ 50 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.

ಇದೇ ವೇಳೆ ಅವರು ಮಾತನಾಡಿ, ಕಳೆದ 7 ವರ್ಷಗಳ ಹಿಂದೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲಾಯಿತು. ಅದಾದ ಒಂದು ವರ್ಷದ ಅವಧಿಯಲ್ಲೇ 400 ಹಾಸಿಗೆ ಸಾಮರ್ಥ್ಯದ ಬೋಧಾ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿಸಿ, 2021 ಅ.7 ರಂದು ರಾಷ್ಟ್ರಪತಿಗಳಿಂದ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ. ಇಂದು 14.13 ಕೋಟಿ ರೂ.ವೆಚ್ಚದಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತುರ್ತು ಚಿಕಿತ್ಸಾ ಘಟಕ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ.

ಹೊಸ ಕಟ್ಟಡದ ನೆಲ ಅಂತಸ್ತಿನಲ್ಲಿ ತುರ್ತು ಚಿಕಿತ್ಸೆ ವಿಭಾಗ, ಶಸ್ತ್ರಚಿಕಿತ್ಸೆ ಲ್ಯಾಬ್, ಶೌಚಾಲಯ ಸೌಲಭ್ಯವಿರುತ್ತದೆ, ಮೊದಲ ಅಂತಸ್ತಿನಲ್ಲಿ ಐಸಿಯು, ಎಚ್‌ಡಿಯು ಐಸಿಯು ಇರಲಿದ್ದು, ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಜನರ ಸೇವೆಗೆ ಲೋಕಾರ್ಪಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಎಂ.ಸಿ.ಮಹದೇವಮ್ಮ, ಉಪಾಧ್ಯಕ್ಷ ಮಹೇಶ್, ಸದಸ್ಯರಾದ ಮಹದೇವಸ್ವಾಮಿ, ನಾಗಮಣಿ, ಜಯಮ್ಮ, ಸರಸ್ವತಿ, ಶಕುಂತಲಾ, ಸಿಮ್ಸ್ ಪ್ರಾಂಶುಪಾಲ ಗಿರೀಶ್ ಪಾಟೀಲ್, ಕಾರ್ಮಿಕ ಕನಿಷ್ಠ ಸಲಹಾ ವೇತನ ಮಂಡಳಿ ಮಾಜಿ ಅಧ್ಯಕ್ಷ ಉಮೇಶ್, ಮುಖಂಡರಾದ ಕೆ.ಕೆ.ಹುಂಡಿಕುಮಾರ್, ಕಾಂತರಾಜು, ಮಹದೇವಸ್ವಾಮಿ ಇತರರು ಹಾಜರಿದ್ದರು.

## ಇಂದು ವಿಕಲಚೇತನ ಮಕ್ಕಳ ಜಿಲ್ಲಾಮಟ್ಟದ ಕ್ರೀಡಾಕೂಟ

ಚಾಮರಾಜನಗರ, ಫೆ6– ಸಾರ್ವಜನಿಕ ಶಿಕ್ಷಣ ಇಲಾಖೆಯು 2022–23ನೇ ಸಾಲಿನ 14 ರಿಂದ 17 ವರ್ಷ ವಯೋಮಿತಿಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಕಲಚೇತನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಇಂದು (ಫೆ.7) ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

## ಹನೂರಿನಲ್ಲಿ ಶ್ರೀ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ



ಹನೂರು, ಫೆ.6– ಭವ್ಯ ಭಾರತದ ಪರಂಪರೆಯನ್ನು ವಿಶ್ವಕ್ಕೆ ಅರ್ಥಪೂರ್ಣವಾಗಿ ಪರಿಚಯಿಸಿದ ಕೀರ್ತಿ ಶ್ರೀ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ.ವೆಂಕಟೇಶ್ ತಿಳಿಸಿದರು.

ಪಟ್ಟಣದ ಆರ್. ಎಸ್. ದೊಡ್ಡಿ ಅವರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೌಕಿಕ ಜಗತ್ತಿನೊಳಗೆ ಹೇಳ ಹೆಸರಿಲ್ಲದಂತೆ ಮರೆಯಾಗುವ ಮಾನವರ ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಜೀವಿಸಿದ್ದರೂ ಕೂಡ ದೇಶ, ದೇಶದ ಸಂಸ್ಕೃತಿ ಪರಂಪರೆ, ಮೌಲ್ಯಯುತ ಜೀವನದ ಬಗ್ಗೆ ಜಗಕ್ಕೆ ಸಾರಿದ ಮಹಾನ್ ಚೇತನ ಶ್ರೀ ಸ್ವಾಮಿ ವಿವೇಕಾನಂದರು ಎಂದರು. ಅಮೆರಿಕದ ಚಿಕಾಗೋದಲ್ಲಿ ನಡೆದ ವಿಶ್ವಧರ್ಮ ಸಮ್ಮೇಳನದಲ್ಲಿ ಭಾರತದ ಸನಾತನ ಧರ್ಮದ ಮಹತ್ವವನ್ನು ಜಗತ್ತಿಗೆ ಸಾರಿದರು. ಅದು ಅವಿಸ್ಮರಣೀಯವಾದ ವಿಚಾರ. ಶ್ರೀ ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಈ ದಿಸೆಯಲ್ಲಿ ನಂದ ತಂಡದವರು ಶ್ರೀ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಿರುವುದು ಶ್ಲಾಘನೀಯವಾದ ವಿಚಾರ ಎಂದರು.

ಈ ಸಂದರ್ಭದಲ್ಲಿ ಯುವ ಮುಖಂಡ ಪಾಳ್ಯ ನಂದ ಹಾಗೂ ತಂಡದವರು ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

## ಇಂದು ಹನೂರು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಚಾಮರಾಜನಗರ, ಫೆ.6– ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಫೆಬ್ರವರಿ 7ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹನೂರು ತಾಲೂಕು ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಹಾಗೂ ತಾಲೂಕು ಕಚೇರಿಯ ಪರಿಶೀಲನೆ ನಡೆಸುವರು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೈಸೂರು ಮಿತ್ರ



ಮೂರನೇ ಪುಟದಿಂದ

## ಬಿಜೆಪಿ, ಆರ್‌ಎಸ್‌ಎಸ್

ನಾನು ಆ ಸಮಾಜದ ಬಗ್ಗೆ ಅಗೌರವ ತೋರಿದ್ದೇನೆ ಎಂದು ಕೆಲವರು ನನ್ನ ಹೇಳಿಕೆಯನ್ನು ತಿರುಚಿ ಮಾತನಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಬಗ್ಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಈ ನಮ್ಮ ಭಾಗದ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಆ ಬ್ರಾಹ್ಮಣ ಸಮಾಜದ ಬಗ್ಗೆ ನನಗೆ ಗೌರವ ಇದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಮಠದ ಬಗ್ಗೆ ಗೌರವ ಇಟ್ಟುಕೊಂಡು ನಡೆದುಕೊಂಡು ಬಂದಿದೆ ಎಂದರು.

ಒಳ್ಳೆಯ ಬಿತ್ತನೆಯ ಬೆಳೆಯಲ್ಲಿ ಪಾರ್ಥೇನಿಯಂ ಬೆಳೆದಂತೆ ಆಗಿದೆ ಬಿಜೆಪಿಯ ಪರಿಸ್ಥಿತಿ. ಪ್ರಹ್ಲಾದ್ ಜೋಶಿ ಅಂತಹ ಪಾರ್ಥೇನಿಯಂ. ಹಿಂದೆ ನಿತೀಶ್ ಕುಮಾರ್ ಅವರ ಡಿಎನ್‌ಎ ಬಗ್ಗೆ ಪ್ರಧಾನಿ ಮೋದಿ ಸೇರಿ ಬಿಜೆಪಿಯವರು ಟೀಕೆ ಮಾಡಿಲ್ಲವೇ. ನಾನು ಮಾತನಾಡಿದರೆ ಮಾತ್ರ ಇವರು ಅದಕ್ಕೆ ವಿವಾದದ ಸ್ವರೂಪ ಕೊಡುತ್ತಿದ್ದಾರೆ. ಇವರ ಉದ್ದೇಶ ಎಂಥದ್ದು ಎಂಬುದನ್ನು ಇದರಿಂದ ಅರಿಯಬಹುದು ಎಂದು ಬಿಜೆಪಿ ಮತ್ತು ಪ್ರಹ್ಲಾದ್ ಜೋಶಿ ವಿರುದ್ಧ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು.

ಶೃಂಗೇರಿ ಚಂದ್ರಮೌಳೇಶ್ವರ ದೇವಾಲಯ ಒಡೆದವರು ಯಾರು. ಗಾಂಧೀಜಿ ಅವರನ್ನು ಕೊಂದವರು ಯಾರು, ಛತ್ರಪತಿ ಶಿವಾಜಿ ಅವರನ್ನು ಹತ್ಯೆ ಮಾಡಿದವರು ಯಾರು, ಅವರೆಲ್ಲ ಪೇಶ್ವೆ ವಂಶದವರು ಅಂತ ಹೇಳಿದ್ದೆ. ಇಂತಹವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಎಂದು ಹೇಳಿದ್ದೆ ಎಂದರು. ಒಡೆದು ಹಾಕಲಾಗಿದ್ದ ಚಂದ್ರಮೌಳೇಶ್ವರ ದೇವಸ್ಥಾನವನ್ನು ಶೃಂಗೇರಿ ಮಠದವರು ಪುನರ್ ನಿರ್ಮಾಣ ಮಾಡಬಹುದಾಗಿತ್ತು. ಆದರೆ, ಇತಿಹಾಸ ಎಲ್ಲರಿಗೂ ಗೊತ್ತಾಗಲಿ ಎಂಬ ಉದ್ದೇಶದಿಂದೇನೋ ಅದನ್ನು ಹಾಗೇ ಬಿಟ್ಟಿದ್ದಾರೆ ಎಂದ ಕುಮಾರಸ್ವಾಮಿ, ಯಾರೇ ಆಗಲೀ ಇತಿಹಾಸವನ್ನು ತಿಳಿದು ಮಾತನಾಡಬೇಕು ಎಂದರು. ನಮ್ಮ ಭಾಗದ ಬ್ರಾಹ್ಮಣರು 'ಸರ್ವೇ ಜನ ಸುಖಿನೋ ಭವಂತು' ಎಂದು ಹರಸುತ್ತಾರೆ. ಆದರೆ ಪೇಶ್ವೆ ಬ್ರಾಹ್ಮಣರು 'ಸರ್ವ ಜನ ನಾಶೋ ಭವಂತು' ಎಂದು ಶಪಿಸುತ್ತಾರೆ. ನಮ್ಮದು ಕುವೆಂಪು ಹೇಳಿದಂತಹ ಸರ್ವ ಜನಾಂಗದ ತೋಟ. ಹೀಗಿರುವಾಗ ಪ್ರಹ್ಲಾದ್ ಜೋಶಿಯಂತಹವರು ಮುಖ್ಯಮಂತ್ರಿ ಆಗಬೇಕೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

## ಎಚ್‌ಡಿಕೆ ಹೇಳಿಕೆಗೆ ಪೇಜಾವರ ಶ್ರೀ ಬೇಸರ

ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮಾಜವನ್ನು ದೂಷಿಸುವುದಾದರೆ ಇತರೆ ಸಮಾಜದಲ್ಲಿ ನಡೆದ ವಿಚಾರವನ್ನು ಸಾಮೂಹಿಕರಣ ಮಾಡುತ್ತಿಲ್ಲ. ಬ್ರಾಹ್ಮಣ ಸಮಾಜವನ್ನು ದೂರಬೇಕು ಎಂದು ಯಾವುದಾದರೂ ಒಂದು ನೆಪ ಮಾಡಿ ದೂರುತ್ತಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯ ವಾಗಬಾರದು ಎಂದರು. ಇವತ್ತು ಯಾವುದೋ ಸಮಾಜ, ಧರ್ಮದ ಪರವಾಗಿ ಸರ್ಕಾರ ನಡೆಯೋದಾದರೆ ಅನ್ಯಾಯವಾದಾಗ ಒಂದು ಧರ್ಮದ ವಿರುದ್ಧ ಮತ್ತೊಂದು ಧರ್ಮ ಪುಟಿದೇಳಬೇಕು. ಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನು ದೂಷಿಸುವುದು ಸರಿಯಲ್ಲ. ಯಾವ ಧರ್ಮದವರಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.

## ಎಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ

ಅವರು, ಕಳೆದ ಬಾರಿ ಹಾಸನದಲ್ಲಿ ಬಿಜೆಪಿ ಗೆದ್ದಿದ್ದೇ ಕುಮಾರಸ್ವಾಮಿಗೆ ಅರಗಿಸಿಕೊಳ್ಳಲು ಆಗಿರಲಿಲ್ಲ ಎಂದು ಛೇಡಿಸಿದರು. ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವ ಯೋಗ್ಯತೆ ಇದೆ. ಚಹಾ ಮಾರುವ ನರೇಂದ್ರ ಮೋದಿ ಪ್ರಧಾನಿ, ರೈತನ ಮಗ ಯಡಿಯೂರಪ್ಪ ಮುಖ್ಯಮಂತ್ರಿ ಆದರು. ಆದರೆ, ಕುಮಾರಸ್ವಾಮಿ ಪಕ್ಷದಲ್ಲಿ ಹಾಗಿಲ್ಲ ಎಂದರು.

ಹಾಸನದಿಂದ ಭವಾನಿ ರೇವಣ್ಣ ಅಭ್ಯರ್ಥಿ, ಎಂಎಲ್ಸಿ ಟಿಕೆಟ್ ಸೂರಜ್ ರೇವಣ್ಣಗೆ, ಎಂಪಿ ಟಿಕೆಟ್ ಪ್ರಜ್ವಲ್ ರೇವಣ್ಣಗೆ ಕೊಡಬೇಕು. ಅನಿತಾ ಕುಮಾರಸ್ವಾಮಿ ರಾಮನಗರ ಬಿಟ್ಟು ಕೊಡಲು ಮುಂದಾಗಿರುವುದು ನಿಖಿಲ್ ಕುಮಾರಸ್ವಾಮಿಗೆ. ಅದನ್ನೆಲ್ಲಾ ಅವರು ಕರೆಯೋದು ತ್ಯಾಗ ಅಂತ. ಜೆಡಿಎಸ್ ಪಕ್ಷದಲ್ಲಿ ದೊಡ್ಡಗೌಡ್ರು, ಸಣ್ಣಗೌಡ್ರು, ಮರೀಗೌಡ್ರಿಗೆ ಮಾತ್ರ ಚಾನ್ಸ್ ಇರೋದು ಎಂದು ಸಿ.ಟಿ.ರವಿ ಲೇವಡಿ ಮಾಡಿದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾತಿ ಸಮಾನತೆ ಒಪ್ಪಲ್ಲ. ಹಿಂದುತ್ವ ಎಲ್ಲರಲ್ಲೂ ಸಮಾನತೆ ಬಯಸುತ್ತದೆ. ಅದೇ ಕಾರಣಕ್ಕೆ ಅವರು ಹಿಂದುತ್ವವನ್ನು ಒಪ್ಪಲ್ಲ. ಅವರಿಗೆ ಜಾತೀಯತೆ, ಅಸ್ಪೃಶ್ಯತೆ ಬೇಕು. ಹೀಗಾಗಿಯೇ ಕೊರಟಗೆರೆಯಲ್ಲಿ ಡಾ.ಜಿ.ಪರಮೇಶ್ವರ್ ಅವರನ್ನು ಸೋಲಿಸುವ ಕೆಲಸ ಮಾಡಿದರು ಎಂದು ಟೀಕಿಸಿದರು.

## ಅಭಿವೃದ್ಧಿ ಪ್ರಾಧಿಕಾರ ಮಾಡಿದೆ

ಈ ರಾಜ್ಯದಲ್ಲಿ ಬ್ರಾಹ್ಮಣ ಸಿಎಂ ಅಗಲಿ. ಬೇಡ ಎಂದವರು ಯಾರು. ನನ್ನ ಸಹಮತವೂ ಇದೆ. ನಾನು ಸಹ ಬೆಂಬಲ ಕೊಡುವೆ. ಆದರೆ ಕರ್ನಾಟಕದ ಮೇಲೆ ದಾಳಿ ನಡೆಸಿ ಕನ್ನಡ ಪರಂಪರೆ, ಸಂಸ್ಕೃತಿಯ ಮೇಲೆ ದಾಳಿ ನಡೆಸಿದ ಪೇಶ್ವೆಗಳ ಡಿಎನ್‌ಎ ಹೊಂದಿರುವ ವ್ಯಕ್ತಿ ಸಿಎಂ ಆಗಬೇಕಾ ಎನ್ನುವ ಪ್ರಶ್ನೆ ನನ್ನದು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಪಠ್ಯ ಪುಸ್ತಕ ತಿರುಚಿದರು. ಆಚಾರ ವಿಚಾರಕ್ಕೆ ಕೊಳ್ಳಿ ಇಟ್ಟರು. ಟಿಪ್ಪು ಬಗ್ಗೆ ಪ್ರಸ್ತಾಪ ಮಾಡಿ ಜನರ ಮನಸ್ಸು ಕೆಡಿಸಿದರು. ಸಮಾಜದಲ್ಲಿ ಕಲುಷಿತ ವಾತಾವರಣ ನಿರ್ಮಾಣ ಮಾಡಿದರು. ಆ ಕಾರಣಕ್ಕಾಗಿ ನಾನು ಕೆಲ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ ಎಂದು ಹೇಳಿದೆ.

## ಸ್ಥಿರ ಸರ್ಕಾರ ಅಧಿಕಾರಕ್ಕೆ ತನ್ನಿ

ಮೂಲಕ ಬಡ ಮಹಿಳೆಯರಿಗೆ ಅನುಕೂಲವಾಗಲಿದೆ. ನೀರಿಗಾಗಿ ಕಿಲೋಮೀಟರ್ ಗಟ್ಟಲೇ ನಡೆಯುವುದು ತಪ್ಪಲಿದೆ. ದೇಶದಲ್ಲಿ 11 ಕೋಟಿ ಮನೆಗಳಿಗೆ ನೀರಿನ ಸಂಪರ್ಕ ಕೊಡಲಾಗಿದೆ ಎಂದು ವಿವರಿಸಿದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಪ್ರಸ್ತಾಪಿಸಿದ ಮೋದಿ, ಕೃಷಿ ನೀರಾವರಿಗೆ ಆದ್ಯತೆ ನೀಡಲಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆಗೆ 5,300 ಕೋಟಿ ರೂ ಅನುದಾನ ಕೊಡಲಾಗಿದೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲೆಗಳಿಗೆ ಕುಡಿಯುವ ನೀರು ಇದರಿಂದ ಸಿಗಲಿದೆ. ಸಣ್ಣ ರೈತರ ಕೃಷಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬಜೆಟ್‌ನಲ್ಲಿ ಸಹಕಾರ ವಲಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಕಬ್ಬು ಬೆಳೆಗಾರರಿಗೂ ಬಜೆಟ್ ನಿಂದ ಅನುಕೂಲ. ಕರ್ನಾಟಕದಲ್ಲಿ ಸಿರಿಧಾನ್ಯಗಳ ಮಹತ್ವ ಎಲ್ಲರಿಗೂ ಗೊತ್ತಿದೆ. ರಾಜ್ಯದಲ್ಲಿ ಸಿರಿಧಾನ್ಯ ಬೆಳೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ಕರ್ನಾಟಕದ ರಾಗಿಮುದ್ದೆ, ರಾಗಿ ರೊಟ್ಟಿ ಮರೆಯಲು ಸಾಧ್ಯವೇ ಇಲ್ಲ. ಸಿರಿಧಾನ್ಯ ಬೆಳೆಗಳಿಂದ ಸಣ್ಣ ರೈತರಿಗೆ ಅನುಕೂಲವಾಗಿದ್ದು ಡಬಲ್ ಇಂಜಿನ್ ಸರ್ಕಾರದ ಪ್ರಾಮಾಣಿಕ ಪ್ರಯತ್ನಗಳಿಂದ ಜನರ ವಿಶ್ವಾಸ ಹೆಚ್ಚಾಗಿದೆ ಎಂದು ತಿಳಿಸಿದರು. ಈ ಮೊದಲು ತಳಮಟ್ಟದ ವರೆಗೂ ಸರ್ಕಾರಿ ಯೋಜನೆಗಳು ಸಿಗುತ್ತಿರಲಿಲ್ಲ. ನಾವು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ಮುಟ್ಟುವಂತೆ ನಿಗಾ ಇಟ್ಟಿದ್ದೇವೆ. ನಮ್ಮ ಅವಧಿಯಲ್ಲಿ ಸರ್ಕಾರದ ಎಲ್ಲ ಯೋಜನೆಗಳ ಲಾಭ ಎಲ್ಲರಿಗೂ ಸಿಗುತ್ತಿದೆ. ವಿಶ್ವಕರ್ಮ ಸಮುದಾಯದ ಸಹೋದರ ಸೋದರಿಯರಿಗೂ ಮೊದಲ ಸಲ ವಿಶೇಷ ಕಾರ್ಯಕ್ರಮ ತಂದಿದ್ದೇವೆ. ಕುಂಬಾರ, ಕಮ್ಮಾರ, ಅಕ್ಕಸಾಲಿಗ, ಶಿಲ್ಪಿ, ಬಡಗಿ, ಗಾರೆ ಕೆಲಸದವರಿಗೆ ಪಿಎಂ ಆವಾಸ್ ಯೋಜನೆಯಡಿ ನೆರವು. ಈ ವೃತ್ತಿ ಸಮುದಾಯಗಳ ಕೌಶಲ್ಯ ಹೆಚ್ಚಳಕ್ಕೂ ನೆರವು ಕೊಡಲಾಗಿದೆ. ಕೇಂದ್ರ ಬಜೆಟ್ ಅಭಿವೃದ್ಧಿಗೆ ಮತ್ತಷ್ಟು ಶಕ್ತಿ ಕೊಟ್ಟಿದ್ದು, ಸಮರ್ಥ ಭಾರತ, ಶಕ್ತಿಯುತ ಭಾರತ ನಿರ್ಮಾಣಕ್ಕೆ ಈ ಬಜೆಟ್ ಪೂರಕವಾಗಿದೆ ಎಂದು ಕೊಂಡಾಡಿದರು.

## ಈಗ ಐತಿಹಾಸಿಕ ತಿರುವಿನತ್ತ ಭಾರತ

ತೊರೆದಿದ್ದರೂ, ವಿದ್ಯಾವಂತ ವರ್ಗದ ಬಹುಪಾಲು ವರ್ಗವು ಮಾನಸಿಕ ಗುಲಾಮಗಿರಿಯಲ್ಲಿದೆ. ಯುರೋ ಸೆಂಟ್ರಿಕ್ ಕಲ್ಪನೆಗಳು, ವ್ಯವಸ್ಥೆಗಳು ಮತ್ತು ಅಭ್ಯಾಸಗಳು, ಪಾಶ್ಚಿಮಾತ್ಯ ಪ್ರಪಂಚದ ದೃಷ್ಟಿಕೋನವು ಇನ್ನೂ ದಶಕಗಳಿಂದ ನಮ್ಮನ್ನು ಆಳುತ್ತಿದೆ ಎಂದರು.

ಶಿಕ್ಷಣ, ನ್ಯಾಯಾಂಗ, ಆಡಳಿತ, ಸಂಸ್ಥೆ ಗಳು, ಕಲೆ ಮತ್ತು ಸಂಸ್ಕೃತಿ ರಂಗದಲ್ಲಿ ಮತ್ತು ಮಾಧ್ಯಮಗಳಲ್ಲಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ ಈ ಜನರು ಕೇವಲ ಮಾನಸಿಕವಾಗಿ ಜೈಲುವಾಸದಲ್ಲಿ ಉಳಿಯಲಿಲ್ಲ,

ಆದರೆ ಅವರು ಭಾರತದ ಸಂಸ್ಕೃತಿಯ ವಿರುದ್ಧ ಧಿಕ್ಕಾರ ಪ್ರದರ್ಶಿಸಿದರು. ಭಾರತೀಯ ಮತ್ತು ಭಾರತೀಯತೆಯನ್ನು ದ್ವೇಷಿಸುತ್ತಾರೆ. ಆದ್ದರಿಂದ, ಮನಸ್ಸುಗಳನ್ನು ವಸಾಹತೀಕರಣಗೊಳಿಸುವ ಅವಶ್ಯಕತೆಯಿದೆ ಎಂದು ತಿಳಿಸಿದರು.

ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಭಾರತದ ಇತಿಹಾಸವನ್ನು ವಿರೂಪಗೊಳಿಸಲು, ಸಂಸ್ಕೃತಿ ಸಂಪ್ರದಾಯಗಳನ್ನು ಕಳಂಕಗೊಳಿಸಲು ಮತ್ತು ಅದರ ಮೌಲ್ಯಗಳನ್ನು ಅವಮಾನಿಸಲು ಮುಂದಾಗಿದ್ದಾರೆ. ಅವರ ಅಂತಹ ಮಾರ್ಗ ಬದಲಾಗಬೇಕು. ಭವ್ಯ ಭಾರತವನ್ನು ನಿರ್ಮಿಸಬೇಕಿದೆ. ಸಾಂಸ್ಕೃತಿಕ ಪರಂಪರೆಯ ಜೊತೆಗೆ ಬಲಿಷ್ಠ ಮತ್ತು ಸಮೃದ್ಧ ರಾಷ್ಟ್ರವಾಗಿ ಅರಳಿಸುವುದು ನಮ್ಮ ಧ್ಯೇಯವಾಗಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ಜಾಗತಿಕ ಪಾತ್ರವು ಅಭೂತಪೂರ್ವ ಹಂತವಾಗಿ ವಿಕಸನಗೊಳ್ಳುತ್ತಿದೆ. ನಮ್ಮ ದೇಶವು ಈ ವರ್ಷದ ಜಿ-20 ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಜಗತ್ತಿನಲ್ಲಿ ಒಂದು ಭೂಮಿ-ಒಂದು ಕುಟುಂಬ-ಒಂದು ಭವಿಷ್ಯ ಎಂಬ ಭಾರತದ ವಿಧಾನವು ಪ್ರತಿಪಾದಿಸುತ್ತದೆ. ನಮ್ಮ ಅತ್ಯಂತ ಪ್ರತಿಭಾವಂತ ಯುವಕರು ವಿಶ್ವದೊಂದಿಗೆ ಅನೇಕ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಮರ್ಥರಾಗಿದ್ದಾರೆ ಎಂದು ತಿಳಿಸಿದರು. ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಪೂರೈಸಲಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಅಮೃತ ಕಾಲ. ಮುಂದಿನ 25 ವರ್ಷಗಳು ನಿಮಗೆ ಸೇರಿದ್ದು. ಇದು ನಿಮ್ಮ ವೈಯಕ್ತಿಕ ಜೀವನ ಮತ್ತು ರಾಷ್ಟ್ರದ ಜೀವನ ಎರಡಕ್ಕೂ ಸುವರ್ಣ ಅವಧಿಯಾಗಿದೆ. ಆದ್ದರಿಂದ ನೀವು ನಿಮ್ಮ ಮಾರ್ಗವನ್ನು ಹೇಗೆ ರೂಪಿಸುತ್ತೀರಿ, ಈ ರಾಷ್ಟ್ರವನ್ನು ಮತ್ತಷ್ಟು ಶ್ರೇಷ್ಠವಾಗಿಸಲು ನೀವು ಯಾವ ಪಾತ್ರವನ್ನು ವಹಿಸುತ್ತೀರಿ ಎಂಬುದು ಬಹಳ ಮುಖ್ಯ ಎಂದು ಹೇಳಿದರು. ಕುಲಪತಿ ಡಾ.ಸುರೀಂದರ್ ಸಿಂಗ್ ಸ್ವಾಗತಿಸಿದರು. ಸಮಕುಲಾಧಿಪತಿ ಡಾ.ಬಿ.ಸುರೇಶ್, ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಕುಲಸಚಿವ ಡಾ.ಬಿ.ಮಂಜುನಾಥ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಆರ್.ಸುಧೀಂದ್ರಭಟ್ ಇನ್ನಿತರರು ಉಪಸ್ಥಿತರಿದ್ದರು.



# ಹಣ್ಣು, ತರಕಾರಿಗಳ ಬೆಲೆ ಇಳಿಮುಖ

## ಇದೇನು ಚುನಾವಣೆ ಕಾವಿನ ಪರಿಣಾಮವೊ...!

**ಹಣ್ಣು-ತರಕಾರಿ, ಖಾದ್ಯ ಬೆಲೆ ಇಳಿಮುಖವಾಗುತ್ತಿದೆ... ಚುನಾವಣೆಯ ಕಾವೇನೋ...! ಕಳೆದ ನಾಲ್ಕೈದು ತಿಂಗಳ ಹಿಂದೆ ಕೈಗೆಟಕದಂತಾಗಿದ್ದ ಹಣ್ಣು-ತರಕಾರಿ, ಅಡುಗೆ ಎಣ್ಣೆ ಪದಾರ್ಥಗಳು ಈಗ ಗ್ರಾಹಕರ ಬ್ಯಾಗಿನ ತುಂಬ ಭರ್ತಿಯಾಗುತ್ತಿವೆ. 200ರ ಗಡಿದಾಟಿದ್ದ ಅಡುಗೆ ಎಣ್ಣೆಯಲ್ಲಿ 50-60 ರೂ. ಇಳಿಕೆಯಾದರೆ, ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ 100 ರೂ.ಗೆ ನಾಲ್ಕೈದು ಕೆ.ಜಿ ದೊರೆಯುತ್ತಿದೆ.**


● ಮೋಹನ್ ಕಾಯಕ

ಮೈಸೂರು, ಫೆ.6- ಹಣ್ಣು-ತರಕಾರಿ, ಖಾದ್ಯ ಬೆಲೆ ಇಳಿಮುಖವಾಗುತ್ತಿದೆ... ಚುನಾವಣೆಯ ಕಾವೇನೋ...!

ಕಳೆದ ನಾಲ್ಕೈದು ತಿಂಗಳ ಹಿಂದೆ ಕೈಗೆಟಕದಂತಾಗಿದ್ದ ಹಣ್ಣು-ತರಕಾರಿ, ಅಡುಗೆ ಎಣ್ಣೆ ಪದಾರ್ಥಗಳು ಈಗ ಗ್ರಾಹಕರ ಬ್ಯಾಗಿನ ತುಂಬ ಭರ್ತಿಯಾಗುತ್ತಿವೆ. 200ರ ಗಡಿದಾಟಿದ್ದ ಅಡುಗೆ ಎಣ್ಣೆಯಲ್ಲಿ 50-60 ರೂ. ಇಳಿಕೆಯಾದರೆ, ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ 100 ರೂ.ಗೆ ನಾಲ್ಕೈದು ಕೆ.ಜಿ ದೊರೆಯುತ್ತಿದೆ.

ಲಾಕ್‌ಡೌನ್, ರಷ್ಯಾ-ಉಕ್ರೇನ್ ಯುದ್ಧದ ಸಂದರ್ಭವೆಂದು ದುಬಾರಿಯಾಗಿದ್ದ ಅಡುಗೆ ಎಣ್ಣೆ ಬೆಲೆಯೂ ಗಣನೀಯ ವಾಗಿ ಕಡಿಮೆಯಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಸದ್ಯ ಸನ್‌ಪ್ಯೂರ್ ಅಡುಗೆ ಎಣ್ಣೆ ಲೀಟರ್‌ಗೆ 140 ರೂ., ಫಾರ್ಚೂನ್ 145 ರೂ., ಗೋಲ್ಡ್ ವಿನ್ನರ್ 150 ರೂ., ವನಸ್ಪತಿ ತುಪ್ಪ ಕೆಜಿಗೆ 100 ರೂ. ಹಾಗೂ ದೀಪದ ಎಣ್ಣೆ ಲೀಟರ್‌ಗೆ 100 ರೂ.ನಂತೆ ಮಾರಾಟ ಮಾಡಲಾಗುತ್ತಿದೆ. ದುಬಾರಿ ಹಣ ಕೊಟ್ಟು ಅಡುಗೆ ಎಣ್ಣೆ ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದ ಗ್ರಾಹಕರು ಈಗ ತಮಗಿಷ್ಟವಾದಷ್ಟು ಖರೀದಿ ಮಾಡುತ್ತಿದ್ದಾರೆ.

**ಸಿಹಿ ನೀಡಿದ ಹಣ್ಣುಗಳ ಬೆಲೆ:** ಬೇಸಿಗೆ ಕಾಲದಲ್ಲಿ ಹಣ್ಣುಗಳ ಬೆಲೆಯೂ ಕಡಿಮೆಯಾಗಿರುವುದು ಮತ್ತಷ್ಟು ಸಿಹಿ ನೀಡಿದಂತಾಗಿದೆ. ಸೇಬು ಕೆಜಿಗೆ 100-160 ರೂ., ಮರಸೇಬು 250-280 ರೂ., ಗ್ರೀನ್ ಆಪಲ್ 200 ರೂ., ದಾಳಿಂಬೆ 150-200 ರೂ., ಕಿತ್ತಳೆ 60-80 ರೂ., ಸಪೋಟ 50-70 ರೂ., ಕಲ್ಲಂಗಡಿ 20-25 ರೂ., ಪೈನಾಪಲ್ ಒಂದಕ್ಕೆ 30-40 ರೂ., ಡ್ರ್ಯಾಗನ್ ಫ್ರೂಟ್ಸ್ ಒಂದಕ್ಕೆ 100 ರೂ., ಚಕೋತ ಒಂದಕ್ಕೆ 50-60 ರೂ., ರಾಂಪಾಲ್ ಕೆಜಿಗೆ 80-100 ರೂ., ತೋತಾಪುರಿ(ಮಾವಿನಕಾಯಿ) 200 ರೂ., ಮೊಸಂಬಿ 80-100 ರೂ., ದ್ರಾಕ್ಷಿ 50-80 ರೂ., ಕಪ್ಪು ದ್ರಾಕ್ಷಿ 150-200 ರೂ., ಏಲಕ್ಕಿ ಬಾಳೆಹಣ್ಣು 60-100 ರೂ., ಪಚ್ಚ ಬಾಳೆಹಣ್ಣು 20-30 ರೂ., ನಂಜನಗೂಡು ರಸಬಾಳೆಹಣ್ಣು 70-80 ರೂ. ಮಾರಾಟ ಮಾಡಲಾಗುತ್ತಿದೆ. ಒಂದೊಂದು ಅಂಗಡಿಯಲ್ಲಿಯೂ ವ್ಯಾಪಾರಿಗಳು ಅನುಕೂಲಕ್ಕೆ ತಕ್ಕಂತೆ ರೇಟ್‌ನಲ್ಲಿ ಒಂದಷ್ಟು ಹೆಚ್ಚು-ಕಡಿಮೆ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ ಎಂದು ದೇವರಾಜ ಮಾರುಕಟ್ಟೆ ಹಣ್ಣಿನ ವ್ಯಾಪಾರಿ ಹೇಮಚಂದ್ರ 'ಮೈಸೂರು ಮಿತ್ರ'ನಿಗೆ ತಿಳಿಸಿದರು.



**ತಂಪೆರೆದ ಸೊಪ್ಪು-ತರಕಾರಿಗಳು:** ತರಕಾರಿಗಳ ಬೆಲೆಯಲ್ಲೂ ಭಾರೀ ಪ್ರಮಾಣದಲ್ಲಿ ಬೆಲೆ ಇಳಿಕೆಯಾಗಿದೆ. ಕೆಲ ತಿಂಗಳುಗಳ ಹಿಂದೆಯಷ್ಟೇ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ 100 ರೂ.ಗೆ ನಾಲ್ಕೈದು ಕೆ.ಜಿ ಯಷ್ಟು ದೊರೆಯುತ್ತಿದೆ. ಟೊಮ್ಯಾಟೊ ಕೆಜಿಗೆ 10-30 ರೂ., ಬೆಳ್ಳುಳ್ಳಿ 60-80 ರೂ., ಆಲೂಗೆಡ್ಡೆ 30 ರೂ., ಕ್ಯಾರೆಟ್ 20-30 ರೂ., ಬೀಟ್‌ರೂಟ್ 20-30 ರೂ., ಬೀನಿಸ್ 30-40 ರೂ., ಬದನೆಕಾಯಿ 40 ರೂ., ಹಸಿಮೆಣಸಿನಕಾಯಿ 60 ರೂ., ದಪ್ಪ ಮೆಣಸಿನಕಾಯಿ 40 ರೂ., ಹೂಕೋಸು 40 ರೂ., ಎಲೆಕೋಸು 20 ರೂ., ನುಗ್ಗೆಕಾಯಿ 120-140 ರೂ., ಬೂದು ಕುಂಬಳಕಾಯಿ 30 ರೂ., ಸಿಹಿ ಕುಂಬಳಕಾಯಿ 25-30 ರೂ., ಗೆಡ್ಡೆಕೋಸು 30 ರೂ., ಶುಂಠಿ 60-80 ರೂ., ಕೊತ್ತಂಬರಿ ಸೊಪ್ಪು ದಪ್ಪಕಟ್ಟು 10 ರೂ., ಪಾಲಕ್ ಸೊಪ್ಪು 3 ಕಟ್ಟಿಗೆ 10 ರೂ., ಸಬ್ಸಿಗೆ ಸೊಪ್ಪು 3ಕ್ಕೆ 10 ರೂ., ಮೆಂತ್ಯ ಸೊಪ್ಪು 3ಕ್ಕೆ 10 ರೂ., ಕರಿಬೇವು 2 ಕಟ್ಟಿಗೆ 10 ರೂ., ಸೌತೆಕಾಯಿ ಕೆ.ಜಿಗೆ 20 ರೂ., ನಿಂಬೆಹಣ್ಣು 3 ರಿಂದ 4ಕ್ಕೆ(ಮೀಡಿಯಂ ಗಾತ್ರದ್ದು) 10 ರೂ.ನಂತೆ ಮಾರಾಟ ಮಾಡಲಾಗುತ್ತಿದೆ.

> “ಕೊರೊನಾ ಹಾಗೂ ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಆರಂಭದಲ್ಲಿ 200 ಗಡಿ ದಾಟಿದ್ದ ಅಡುಗೆ ಎಣ್ಣೆ 50-60 ರೂ. ಕಡಿಮೆಯಾಗಿದೆ. ಬೆಲೆ ಜಾಸ್ತಿಯಾಗಿದ್ದಾಗ ವ್ಯಾಪಾರ ಮಾಡುವುದೇ ಕಷ್ಟವಾಗಿತ್ತು. ಐದಾರು ಲೀಟರ್ ಅಡುಗೆ ಎಣ್ಣೆ ತೆಗೆದುಕೊಳ್ಳುವವರು ಒಂದು ಲೀಟರ್‌ಗೆ ಬಂದಿದ್ದರು. ಸದ್ಯಕ್ಕೆ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ.
> - ಶಾಲಿನಿ, ಮಾಲೀಕರು, ಶ್ರೀ ವೆಂಕಟೇಶ್ವರ ಟ್ರೇಡರ್ಸ್, ಚಿಕ್ಕ ಗಡಿಯಾರ

ಬಿಸಿಲಿನ ತಾಪದಿಂದ ಬಾಯಾರಿಕೆ ನೀಗಿಸಿಕೊಳ್ಳಲು ನಿಂಬೆಹಣ್ಣಿನ ಜ್ಯೂಸ್, ಸೌತೆಕಾಯಿ ಮಿಶ್ರಿತ ಕೋಸಂಬರಿ ಸವಿಯಲು ಸಕಾಲ ಇದಾಗಿದೆ. ಸೊಪ್ಪು-ತರಕಾರಿಗಳ ಬೆಲೆ ಕಡಿಮೆ ಇರುವುದರಿಂದ ಮಾರುಕಟ್ಟೆಗಳಲ್ಲಿ ಗ್ರಾಹಕರ ಸಂಖ್ಯೆಯೂ ಹೆಚ್ಚಾಗಿದ್ದು, ಪ್ರತಿನಿತ್ಯ ಭರ್ಜರಿ ವ್ಯಾಪಾರ ನಡೆಯುತ್ತಿದೆ. ಮಾರುಕಟ್ಟೆಯಲ್ಲಿ 10 ರಿಂದ 20 ರೂ.ಗೆ ಮಾರಾಟವಾಗುವ ತರಕಾರಿಗಳು ಮುಖ್ಯ ರಸ್ತೆಗಳ ಬದಿಯಲ್ಲಿ ಕೆಜಿಗೆ 10 ರಿಂದ 20 ರೂ. ಹೆಚ್ಚಳ ಮಾಡಿ ಮಾರಾಟ ಮಾಡಲಾಗುತ್ತಿದೆ.

**ಹೂಗಳ ಪರಿಮಳ ಹೆಚ್ಚಾಗಿದೆ:** ಮಲ್ಲಿಗೆ ಹೂ ಹೊರತುಪಡಿಸಿ ಉಳಿದೆಲ್ಲಾ ಬಗೆಯ ಹೂಗಳ ಬೆಲೆ ಗ್ರಾಹಕರ ಕೈಗೆಟುಕುವಂತಿದೆ. ಮೈಸೂರು ಮಲ್ಲಿಗೆ ಕೆಜಿಗೆ 700 ರಿಂದ 1000 ರೂ. ಇದ್ದರೆ, ಊಟಿ ಮಲ್ಲಿಗೆ 50 ರೂ., ಕನಕಾಂಬರ 240 ರೂ., ಗಣಗಲೆ 100-120 ರೂ., ಕಾಕಡ 300-400 ರೂ., ಗುಲಾಬಿ 100-120 ರೂ., ಚೆಂಡು ಹೂ ಕೆಜಿಗೆ 30 ರೂ.ನಂತೆ ಮಾರಾಟವಾಗುತ್ತಿದೆ. ಪ್ರತಿನಿತ್ಯ ಪೂಜಾ ಕೈಂಕರ್ಯಕ್ಕೆ ಬಳಕೆಯಾಗುವ ಸೇವಂತಿಗೆ ಹೂ ಒಂದು ಮಾರಿಗೆ 30-40 ರೂ.ಗೆ ಮಾರಾಟ ಮಾಡಲಾಗುತ್ತಿದೆ ಎಂದು ಹೂ ವ್ಯಾಪಾರಿಗಳು ತಿಳಿಸಿದ್ದಾರೆ.

**ಚುನಾವಣೆ ಕಾವಿರಬಹುದು..!:** ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವುದರಿಂದೇನೋ ಆಹಾರ ಪದಾರ್ಥಗಳ ಬೆಲೆ ಕಡಿಮೆಯಾಗುತ್ತಿದೆ. ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಅಡುಗೆ ಎಣ್ಣೆ ಬೆಲೆ ಇಳಿಕೆಯಾಗಿದೆ. ಈರುಳ್ಳಿ ಸೇರಿದಂತೆ ಪ್ರತಿಯೊಂದು ತರಕಾರಿ ಹಾಗೂ ಹಣ್ಣುಗಳು ಅಗ್ಗದ ಬೆಲೆಗೆ ದೊರೆಯುತ್ತಿವೆ. ಕಳೆದ 2 ವರ್ಷಗಳಿಂದ ಹೆಚ್ಚಿನ ಹಣ ಕೊಟ್ಟು ಸಾಕಾಗಿತ್ತು. ಈಗ ಸ್ವಲ್ಪ ಸಮಾಧಾನ ತರಿಸಿದೆ. ಆದರೆ ಚುನಾವಣೆ ಮುಗಿದ ಬಳಿಕ ಮತ್ತೆಲ್ಲಿ ಜಾಸ್ತಿಯಾಗಲಿದೆಯೋ ಎಂದು ಆತಂಕ ಇದ್ದೇ ಇದೆ ಎಂದು ವ್ಯಾಪಾರಿ ತನ್ವೀರ್ ಹೇಳಿದರು.

## 'ಖೇಲೋ ಇಂಡಿಯಾ ಯೂತ್ ಗೇಮ್ಸ್'ಗೆ ಮೈಸೂರು ಸಹೋದರಿಯರಿಬ್ಬರ ಆಯ್ಕೆ

### ನಾಳೆ ಗ್ವಾಲಿಯರ್‌ನಲ್ಲಿ 'ಕಳರಿ ಪಯಟ್ಟು' ಸಾಹಸ ಪ್ರದರ್ಶಿಸಲಿರುವ ಸಹೋದರಿಯರು




ಮೈಸೂರು,ಫೆ.6(ಪಿಎಂ)- ಮಧ್ಯಪ್ರದೇಶದಲ್ಲಿ ಆರಂಭವಾಗಿರುವ 'ಖೇಲೋ ಇಂಡಿಯಾ ಯೂತ್ ಗೇಮ್ಸ್'ಗೆ ಮೈಸೂರಿನ ಕಳರಿ ಸಾಧನ ಮೈಸೂರು ಅಕಾಡೆಮಿಯ ಇಬ್ಬರು ಬಾಲಕಿಯರು ಆಯ್ಕೆಯಾಗಿದ್ದು, ಇವರು ಫೆ.8ರಂದು ಇಲ್ಲಿನ ಗ್ವಾಲಿಯರ್‌ನಲ್ಲಿ ಭಾರತೀಯ ಸಮರ ಕಲೆಯಾದ 'ಕಳರಿ ಪಯಟ್ಟು' ಪ್ರದರ್ಶನ ನೀಡಲಿದ್ದಾರೆ ಎಂದು ಅಕಾಡೆಮಿಯ ಸಂಸ್ಥಾಪಕ ಹಾಗೂ ತರಬೇತುದಾರ ಜಿ.ವರುಣ್ ಯಾದವ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 13 ವರ್ಷ ವಯೋಮಾನದ ವಿ.ನಮ್ರತಾ ಮತ್ತು 9 ವರ್ಷ ವಯೋಮಾನದ ವಿ.ಪ್ರಕೃತಿ ಎಂಬ ಸಹೋದರಿಯರು 'ಕರ್ನಾಟಕ ಕಳರಿ ಪಯಟ್ಟು ಅಸೋಸಿಯೇಷನ್' ಮೂಲಕ 'ಖೇಲೋ ಇಂಡಿಯಾ ಯೂತ್ ಗೇಮ್ಸ್'ಗೆ ಆಯ್ಕೆಯಾಗಿದ್ದಾರೆ ಎಂದರು.

ಈ ಇಬ್ಬರು ಗೇಮ್ಸ್‌ನಲ್ಲಿ ಸಬ್ ಜೂನಿಯರ್ ಬಾಲಕಿಯರ ವಿಭಾಗದಲ್ಲಿ 'ಕಳರಿ ಪಯಟ್ಟು' ಪ್ರದರ್ಶನ ನೀಡಲಿದ್ದಾರೆ. ಸಬ್ ಜೂನಿಯರ್ ವಿಭಾಗದಲ್ಲಿ ಎದುರಾಳಿಯೊಂದಿಗೆ ಸೆಣಸಾಡಲು ಅವಕಾಶ ಕಲ್ಪಿಸಿಲ್ಲ. ಪ್ರದರ್ಶನದಲ್ಲಿನ ಪಟ್ಟುಗಳ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

ಮೈಸೂರಿನ ಉದಯಗಿರಿಯ ವೆಂಕೋಜಿ ಹಾಗೂ ರಾಧಾ ದಂಪತಿ ಪುತ್ರಿಯರಾದ ಈ ಇಬ್ಬರು, ನಗರದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. 'ಖೇಲೋ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ ಕಳರಿ ಪಯಟ್ಟು ಸಾಹಸ ಪ್ರದರ್ಶನಕ್ಕೆ ಕರ್ನಾಟಕವನ್ನು ಪ್ರತಿನಿಧಿಸುತ್ತಿರುವ ಮೈಸೂರಿನ ಮೊದಲಿಗರು ಈ ಸಹೋದರಿಯರು. ಇವರು ಕಳೆದ ಎರಡೂವರೆ ವರ್ಷಗಳಿಂದ ಕಳರಿ ಪಯಟ್ಟು ಕಲೆಯ ಅಭ್ಯಾಸ ಮಾಡುತ್ತಿದ್ದಾರೆ. ಇಬ್ಬರು ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ ಎಂದರು. ವಿ.ನಮ್ರತಾ ಮತ್ತು ವಿ.ಪ್ರಕೃತಿ ಗೋಷ್ಠಿಯಲ್ಲಿದ್ದರು.

## ನಾಳೆ ಕಾರ್ಕಳದ ಯಕ್ಷ ರಂಗಾಯಣದ 'ಪರಶುರಾಮ' ನಾಟಕ ಪ್ರದರ್ಶನ



ಮೈಸೂರು,ಫೆ.6(ಪಿಎಂ)- ಸಂಚಲನ ಮೈಸೂರು ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಫೆ.8ರಂದು ಉಡುಪಿ ಜಿಲ್ಲೆಯ ಕಾರ್ಕಳದ ಯಕ್ಷ ರಂಗಾಯಣದ ಸಂಚಾರಿ ರಂಗ ತಂಡವು 'ಪರಶುರಾಮ' ನಾಟಕ ಪ್ರದರ್ಶನ ನೀಡಲಿದೆ ಎಂದು ಸಂಚಲನ ಮೈಸೂರು ಅಧ್ಯಕ್ಷ ದೀಪಕ್ ಮೈಸೂರು ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕಲಾಮಂದಿರದಲ್ಲಿ ಅಂದು ಸಂಜೆ 7ಕ್ಕೆ ನಾಟಕ ಪ್ರದರ್ಶನ ನಡೆಯಲಿದ್ದು, 100 ರೂ. ಟಿಕೆಟ್ ವ್ಯವಸ್ಥೆ ಮಾಡಲಾಗಿದೆ ಎಂದರು.

2 ಗಂಟೆ ಅವಧಿಯ ನಾಟಕ ಇದಾಗಿದ್ದು, ಈಗಾಗಲೇ ರಾಜ್ಯದ ವಿವಿಧ ಭಾಗಗಳಲ್ಲಿ ಸದರಿ ತಂಡವು 10 ಪ್ರದರ್ಶನ ನೀಡಿದೆ. ವೃತ್ತಿಯಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯವಾದಿಗಳಾದ ಶಶಿರಾಜ್ ರಾವ್ ಕಾವೂರು ಪ್ರವೃತ್ತಿಯಲ್ಲಿ ನಾಟಕಕಾರರಾಗಿದ್ದು, ಇವರ ರಚನೆಯ ನಾಟಕ ಇದಾಗಿದೆ. ರಾಜ್ಯದ 6ನೇ ರಂಗಾಯಣವಾಗಿ ಸ್ಥಾಪನೆಗೊಂಡಿರುವ ಯಕ್ಷ ರಂಗಾಯಣದ ನಿರ್ದೇಶಕ ಡಾ.ಜೀವನ್ ರಾಂ ಸುಳ್ಯ ಅವರ ನಿರ್ದೇಶನ ನಾಟಕಕ್ಕಿದೆ ಎಂದು ತಿಳಿಸಿದರು.

'ಪರಶುರಾಮ' ಪುರಾಣದಲ್ಲಿ ಬರುವ ಮಹೋನ್ನತ ಪಾತ್ರ ಭೂಮಂಡಲಕ್ಕೆ 21 ಬಾರಿ ಪ್ರದಕ್ಷಿಣೆ ಹಾಕಿ, ದುಷ್ಟರ ನಾಶ ಮಾಡಿದ ಧೀರಮುನಿ ಪರಶುರಾಮ. ಇಂತಹ ಮಹಾಮುನಿಯ ಕಥಾವಸ್ತು ಒಳಗೊಂಡ ಪರಶುರಾಮ ನಾಟಕವು ಯಕ್ಷ ರಂಗಾಯಣ ತಂಡದಿಂದ ಜ.9ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ ಎಂದರು. ಸಂಚಲನ ಮೈಸೂರು ಸುಧಾಕರ್ ರೈ, ಹಿರಿಯ ರಂಗಕರ್ಮಿ ರಾಜಶೇಖರ ಕದಂಬ, ನಟ ಮನ್ವಿತ್ ಗೋಷ್ಠಿಯಲ್ಲಿದ್ದರು.



ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್‌ಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೆಚ್.ಹರೀಶ್‌ಕುಮಾರ್ ಅವರನ್ನು ಉದ್ಯಮಿ ಹೆಚ್.ಎಸ್. ಸುಜೀತ್‌ಕುಮಾರ್ (ಎಲ್.ಕೆ) ಅಭಿನಂದಿಸಿದರು. ಈ ವೇಳೆ ಸೂರ್ಯನಾರಾಯಣ ಶೆಟ್ಟಿ, ಸಿ.ಮಂಜುನಾಥ್, ಆರ್.ರವಿಕುಮಾರ್, ಯೋಗೇಶ್, ಅನು ಶಿವಪ್ಪ, ಪ್ರದೀಪ್ ಉಪಸ್ಥಿತರಿದ್ದರು.

## ಲಿಡ್ಕರ್ ವತಿಯಿಂದ ಫಲಾನುಭವಿಗಳಿಗೆ ನಾನಾ ಸವಲತ್ತುಗಳ ವಿತರಣೆ

ಮೈಸೂರು, ಫೆ.6(ಎಂಕೆ)- ಮೈಸೂರಿನ ಗಾಂಧಿನಗರದಲ್ಲಿರುವ ಲಿಡ್ಕರ್ ಕಾಲೋನಿಯಲ್ಲಿ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ಕರ್)ದ ವತಿಯಿಂದ ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮ ನಡೆಯಿತು.



ತರಬೇತಿ ಪಡೆದ 30 ಮಂದಿ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಟೂಲ್ ಕಿಟ್‌ಗಳನ್ನು ಶಾಸಕ ತನ್ವೀರ್ ಸೇಠ್ ವಿತರಿಸಿ, ಪ್ರೋತ್ಸಾಹಿಸಿದರು. ಮಾಜಿ ಉಪಮೇಯರ್ ಕೃಷ್ಣ, ಪಾಲಿಕೆ ಸದಸ್ಯ ಶಾವುದ್ ಖಾನ್, ಜಿಲ್ಲಾ ಸಂಯೋಜಕ ಜಯರಾಮಯ್ಯ, ಜಿ.ಚೇತನ್, ಮುಖಂಡರಾದ ಬಸಪ್ಪ, ಗಣೇಶ್, ಕೆ.ರಾಮು, ಪ್ರದೀಪ್ ಚಂದ್ರ ಮತ್ತಿತರರಿದ್ದರು.

### ಕೂಲಿ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಸಲು ಪಡಿತರ ಹಮಾಲಿ ಕಾರ್ಮಿಕರ ಒತ್ತಾಯ

## ಫೆ.15ರಿಂದ ಬೆಂಗಳೂರಲ್ಲಿ ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನೆ

### ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲು ಕಾರ್ಮಿಕರ ನಿರ್ಧಾರ




ಮೈಸೂರು,ಫೆ.6(ಪಿಎಂ)- ಕೂಲಿ ಹೆಚ್ಚಿಸಬೇಕೆಂಬುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಫೆ.15ರಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಪಡಿತರ ಅನ್ನಭಾಗ್ಯ ಯೋಜನೆಯಡಿಯ ಹಮಾಲಿ ಕಾರ್ಮಿಕರು, ಜೊತೆಗೆ ಅಂದಿನಿಂದ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.


ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟದ (ಕರ್ನಾಟಕ ಶ್ರಮಿಕ ಶಕ್ತಿಯ ಅಂಗಸಂಘಟನೆ) ರಾಜ್ಯಾಧ್ಯಕ್ಷ ವರದ ರಾಜೇಂದ್ರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಕ್ಕೂಟದಿಂದ ಹೋರಾಟ ನಡೆಸಲಾಗುವುದು. ರಾಜ್ಯದಲ್ಲಿ ಸುಮಾರು 9 ಸಾವಿರ ಕಾರ್ಮಿಕರು ಇದ್ದು, ಈ ಪೈಕಿ ಹೋರಾಟದಲ್ಲಿ 2,500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಉಳಿದ ಕಾರ್ಮಿಕರೂ ಇಡೀ ರಾಜ್ಯದಲ್ಲಿ ಕೆಲಸ ಸ್ಥಗಿತಗೊಳಿಸಲಿದ್ದಾರೆ ಎಂದು ಹೇಳಿದರು.

ರಾಜ್ಯಾದ್ಯಂತ ಪಡಿತರ ಅನ್ನಭಾಗ್ಯ ಯೋಜನೆಯಡಿ ಆಹಾರ ನಿಗಮದ ಗೋದಾಮುಗಳಲ್ಲಿ ಆಹಾರ ಧಾನ್ಯಗಳ ಎತ್ತುವಳಿ ಕೆಲಸ ಮಾಡುವ (ಲೋಡಿಂಗ್ ಮತ್ತು ಅನ್ ಲೋಡಿಂಗ್) ಹಮಾಲಿ ಕಾರ್ಮಿಕರ ಬೇಡಿಕೆ ಈಡೇರಿಸಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಅನೇಕ ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.

ಗ್ರಾಮಾಂತರ ಸಾಗಾಣಿಕೆ ಆಹಾರ ಧಾನ್ಯಗಳ ಗೋದಾಮಿನ ಲಾಟ್‌ನಿಂದ ಸ್ಕೇಲ್‌ಗೆ, ಸ್ಕೇಲ್‌ನಿಂದ ಲಾರಿಗೆ, ಲಾರಿಯಿಂದ ನ್ಯಾಯಬೆಲೆ ಅಂಗಡಿಗೆ ಹೋಗಿ ಅನ್ ಲೋಡಿಂಗ್ ಮಾಡುವ ಮೂರು ಕೆಲಸಕ್ಕೆ ಕ್ವಿಂಟಾಲ್‌ಗೆ ಕನಿಷ್ಠ 36 ರೂ. ಕೂಲಿ ನಿಗದಿ ಮಾಡಬೇಕು. ಜೊತೆಗೆ ಪ್ರತಿವರ್ಷ ಕಾರ್ಮಿಕ ಇಲಾಖೆ ನಿಗದಿಪಡಿಸುವ ತುಟ್ಟಿಭತ್ಯೆಗೆ ಅನುಗುಣವಾಗಿ ಕೂಲಿ ಹೆಚ್ಚಳಕ್ಕೆ ಕ್ರಮ ವಹಿಸಬೇಕು. ಹಮಾಲಿ ಕಾರ್ಮಿಕರನ್ನು ನೇರ ಪಾವತಿ ವ್ಯವಸ್ಥೆಗೆ ಒಳಪಡಿಸಿ, ಆಹಾರ ಇಲಾಖೆಯಿಂದಲೇ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ರಜಾ ದಿನ, ಸಾರ್ವತ್ರಿಕ ರಜಾ ದಿನ, ರಾಷ್ಟ್ರೀಯ ಹಬ್ಬದ ದಿನಗಳಲ್ಲಿ ಕೆಲಸ ಮಾಡುವುದಕ್ಕೆ ಹೆಚ್ಚುವರಿ ವೇತನ ಪಾವತಿ ಮಾಡಬೇಕು. ಕಾರ್ಮಿಕರು ಕೆಲಸ ಮಾಡುವ ಜಾಗದಲ್ಲಿ ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ ವ್ಯವಸ್ಥೆ ಮಾಡಬೇಕು. ಇಎಸ್‌ಐ ಮತ್ತು ಪಿಎಫ್ ವಂತಿಗೆಯನ್ನು ಗುತ್ತಿಗೆದಾರರು ಪಾವತಿಸಲು ಸೂಕ್ತ ಕ್ರಮ ವಹಿಸಬೇಕು. ಕಾರ್ಮಿಕರಿಗೆ ಗ್ರಾಚ್ಯುಟಿ ಪಾವತಿಸಲು ಕ್ರಮ ವಹಿಸಬೇಕು. ಆಹಾರ ಇಲಾಖೆಯಿಂದಲೇ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ಕರಿನಾಯಕ, ಉಪಾಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ಮಹದೇವ್ರ, ಮಂಡ್ಯ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಗೋಷ್ಠಿಯಲ್ಲಿದ್ದರು.

## ನಾಳೆ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ




ಮೈಸೂರು,ಫೆ.6(ಪಿಎಂ)- ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಜಂಟಿ ಆಶ್ರಯದಲ್ಲಿ ಫೆ.8ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಲ್‌ಬಿ ರಸ್ತೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ ಎಂದರು.

ಎಸ್‌ಎಸ್‌ಎಲ್‌ಸಿ ಉತ್ತೀರ್ಣ, ಪಿಯುಸಿ, ಡಿಪ್ಲೊಮಾ ಸೇರಿದಂತೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗಾಕಾಂಕ್ಷಿಗಳು ಬಯೋಡೇಟಾದ ಕನಿಷ್ಠ 8 ಪ್ರತಿಗಳು, 5 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಶೈಕ್ಷಣಿಕ ಅರ್ಹತೆಯ ಅಂಕ ಪಟ್ಟಿಗಳ ನಕಲು ಪ್ರತಿಗಳು ಹಾಗೂ ಆಧಾರ್ ಕಾರ್ಡ್ ಅನ್ನು ಜೊತೆಯಲ್ಲಿ ತರಬೇಕು. ವಿಕಲಚೇತನ ಅಭ್ಯರ್ಥಿಗಳೂ ಭಾಗವಹಿಸಬಹುದು ಎಂದರು.

ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ಉಚಿತವಾಗಿ ನೋಂದಣಿ ಮಾಡಿಕೊಂಡು ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗೆ ಮೊ.ಸಂ. 94808 12121, 63648 67818 ಅಥವಾ ಸ್ಥಿರ ದೂರವಾಣಿ ಸಂ. 080-68333999 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ಸಮರ್ಥನಂ ಅಂಗವಿಕಲರ ಸಂಸ್ಥೆ ಮುಖ್ಯಸ್ಥ ಸುಭಾಷ್ ಚಂದ್ರ ಸಂಯೋಜಕ ಎಂ.ಶಿವರಾಜು, ಕಾಲೇಜಿನ ಉದ್ಯೋಗ ಮಾಹಿತಿ ಕೋಶದ ಸಂಚಾಲಕರಾದ ಡಾ.ಕೆ.ಯು.ಕಿರಣ್, ಡಾ.ಪರಶುರಾಮ ಮೂರ್ತಿ ಗೋಷ್ಠಿಯಲ್ಲಿದ್ದರು.

# ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ: ಸಿದ್ದರಾಮಯ್ಯ

**ಕಲಬುರಗಿ:** ನಾವು ಅಡುಗೆ ಮಾಡುತ್ತಿದ್ದೇವೆ, ಅವರು ಬಡಿಸೋಕೆ ಬರುತ್ತಿದ್ದಾರೆ. ಬಿಜೆಪಿಯಲ್ಲಿ ಯಾರದೂ ನಾಯಕತ್ವ ಇಲ್ಲ. ಅದಕ್ಕೆ ಮೋದಿ ಅವರನ್ನು ಕರೆತರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ವಿಚಾರ ಸಂಬಂಧ ಮಾತನಾಡಿ, ನಮ್ಮ ಯುಪಿಎ ಸರ್ಕಾರದ ಅವಧಿಯಲ್ಲಿ ಮಾಡಿದ ಕೆಲಸಗಳಿಗೆ ಅವರು ಚಾಲನೆ ನೀಡುತ್ತಿದ್ದಾರೆ. ಈ ಹಿಂದೆಯೂ ಲಂಬಾಣಿ ಜನಾಂಗದವರಿಗೆ ಹಕ್ಕು ಪತ್ರ ನೀಡಿದ್ದರು. ಕಂದಾಯ ಗ್ರಾಮ ಘೋಷಣೆ ಮಾಡಿದ್ದು ನಮ್ಮ ಸರ್ಕಾರದ ಅವಧಿಯಲ್ಲಿ. ಈಗ ಪ್ರಧಾನಿ ಮೋದಿ ಹಕ್ಕು ಪತ್ರ ಕೊಟ್ಟರು ಎಂದು ವಾಗ್ದಾಳಿ ನಡೆಸಿದರು.

ಕಾಗೋಡು ತಿಮ್ಮಪ್ಪ ಅವರು ಕಾನೂನು ಮಂತ್ರಿ ಇದ್ದಾಗ ಕಂದಾಯ ಗ್ರಾಮ ಮಾಡಿದ್ದು. ನಾವು ಕಾನೂನು ತಂದವರು ಹಕ್ಕು ಪತ್ರ ಹಂಚಲು ಮೋದಿ ಅವರನ್ನು ಕರೆತರುತ್ತಿದ್ದಾರೆ. ನಾವು ಅಡುಗೆ ಮಾಡುತ್ತಿದ್ದೇವೆ ಅವರು ಬಡಿಸೋಕೆ ಬರುತ್ತಿದ್ದಾರೆ. ಬಿಜೆಪಿಯಲ್ಲಿ ಯಾರೂ ನಾಯಕತ್ವ ಇಲ್ಲ. ಅದಕ್ಕೆ ಮೋದಿ ಅವರನ್ನು ಕರೆತರುತ್ತಿದ್ದಾರೆ ಎಂದರು. ಏನು ಕೆಲಸ



ಮಾಡಿಲ್ಲವಲ್ಲ ರಾಜ್ಯ ಬಿಜೆಪಿಗೆ ಮೋದಿಯೇ ಬಂಡವಾಳ. ಯಾಕಂದ್ರೆ ಜನ ವಿರೋಧಿ ಸರ್ಕಾರ 40% ಸರ್ಕಾರ ಇದು. ಮೋದಿ ಬಂದ್ರೆ ವೋಟ್ ಬರುತ್ತವೆ ಅಂತಾ ಬಿಜೆಪಿ ಅಂದುಕೊಂಡಿದೆ. ಆದರೆ ಬಿಜೆಪಿಯನ್ನು ಸೋಲಿಸಬೇಕು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಅಂತಾ ಜನ ಈಗಾಗ್ಲೆ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ಕೊನೆ ಚುನಾವಣೆ ಅಂತ ಅರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಶೋಕ್‌ಗಿಂತ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ನನಗೆ ಕೊನೆ ಚುನಾವಣೆ ಅಂತಾ ಹೇಳೊದಕ್ಕೆ ಅಶೋಕ್‌ಗೆ ಯಾವ ನೈತಿಕತೆ ಇದೆ. ನಾನು 45 ವರ್ಷಗಳಿಂದ ರಾಜಕೀಯದಲ್ಲಿ ಇರೋದು. ಪಾಪ ಯಡಿಯೂರಪ್ಪನಿಗೆ ಬಿಜೆಪಿಯವರು ಅನ್ಯಾಯ ಮಾಡಿದರು. ಯಡಿಯೂರಪ್ಪ ಮನೆಗೆ ಕಳುಹಿಸಿ ಬೊಮ್ಮಾಯಿಯನ್ನು ತಂದರು. ಯಡಿಯೂರಪ್ಪ ಮಗನಿಗೆ ಮಂತ್ರಿ ಸ್ಥಾನ ಕೊಡಬೇಕಾಗುತ್ತದೆ ಅಂತಾ ಮಂತ್ರಿ ಮಂಡಲ ವಿಸ್ತರಣೆ ಮಾಡಲ್ಲ. ಮುಖ್ಯಮಂತ್ರಿಯ ಎಲ್ಲಾ ಇಲಾಖೆಗಳನ್ನು ಇವನೇ ವಿಜಯೇಂದ್ರ ನೋಡಿಕೊಳ್ಳೋದು ಎಂದು ಟೀಕಿಸಿದರು.

# ಉದ್ಯೋಗಕ್ಕೆ ಪೂರಕವಾದ ಕೌಶಲ್ಯಯುತ ಬೋಧನಾ ವಿಧಾನ ಅವಶ್ಯ

## ಹೈದರಾಬಾದ್ ವಿವಿ ಹಿರಿಯ ಪ್ರಾಧ್ಯಾಪಕ ಪ್ರೊ.ರಾಜಶೇಖರ್ ಬೆಲ್ಲಮ್ಕೊಂಡ

ಮೈಸೂರು, ಫೆ. 6– ಅಧ್ಯಾಪಕರ ಬೋಧನಾ ವಿಧಾನಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳು ಆಗಬೇಕಾಗಿದೆ. ಎಲ್ಲಾ ವಿಶ್ವವಿದ್ಯಾಲಯಗಳು ಶಿಕ್ಷಣ ನೀಡುವುದರಲ್ಲಿ ಕಾರ್ಯಪ್ರವೃತ್ತವಾಗಿವೆ. ಆದರೆ ಉದ್ಯೋಗವನ್ನು ಸೃಷ್ಟಿಸುವುದರಲ್ಲಿ ಹಿಂದೆ ಉಳಿದಿವೆ. ಇಂದಿನ ಬೋಧನಾ ವಿಧಾನಗಳು ನಿರುದ್ಯೋಗದ ಪ್ರಮಾಣವನ್ನು ತಗ್ಗಿಸುತ್ತಿಲ್ಲ ಎಂದು ಹೈದರಾಬಾದ್ ವಿವಿ ಹಿರಿಯ ಪ್ರಾಧ್ಯಾಪಕ ಪ್ರೊ. ರಾಜಶೇಖರ್ ಬೆಲ್ಲಮ್ಕೊಂಡ ವಿಷಾದಿಸಿದರು.

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ರಾಜ್ಯಮಟ್ಟದ ಯುಜಿಸಿ ಪ್ರಾಯೋಜಿತ ಅಧ್ಯಾಪಕರ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರೊ. ರಾಜಶೇಖರ್ ಬೆಲ್ಲಮ್ಕೊಂಡ ಅವರು, ನಂತರ ಮಾತನಾಡುತ್ತಾ ಬಹುತೇಕ ಶಿಕ್ಷಣ ಸಂಸ್ಥೆಗಳು ಕೇವಲ ಬೋಧನಾ ಕೇಂದ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ಕೌಶಲ್ಯಗಳ ಕಲಿಕೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಧ್ಯಾಪಕರು ಕೌಶಲ್ಯ ಮತ್ತು ಸಂಶೋಧನಾ ಕೇಂದ್ರಿತವಾಗಿ ಬೋಧನಾ ವಿಧಾನಗಳನ್ನು ರೂಢಿಸಿಕೊಳ್ಳಬೇಕು ಎಂದರು.



ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ. ಬಿ.ವಿ. ಸಾಂಬಶಿವಯ್ಯ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ 21 ನೆಯ ಶತಮಾನದ ಅಧ್ಯಾಪಕರು ತಮ್ಮ ವಿದ್ಯಾರ್ಥಿಗಳ ಅಗತ್ಯತೆಗಳನ್ನು ಅರ್ಥ ಮಾಡಿಕೊಂಡು ಅವರ ಭವಿಷ್ಯದ ಸವಾಲುಗಳನ್ನು ಎದುರಿಸುವಂತೆ ತಮ್ಮ ಬೋಧನೆಯ ಮೂಲಕ ಅವರನ್ನು ರೂಪಿಸಬೇಕು. ಅಧ್ಯಾಪಕರ ಶೈಕ್ಷಣಿಕ ಕಾರ್ಯಗಳನ್ನು ತುಂಬಾ ಸಂಕೀರ್ಣವಾದದ್ದು ಮತ್ತು ಮಹತ್ವದ್ದು ಎಂದು ಪರಿಗಣಿಸಲಾಗುತ್ತಿದೆ. ಆ ಕಾರಣಕ್ಕೆ ಅಧ್ಯಾಪಕರು ಉತ್ತಮ ಗುಣಮಟ್ಟದ ವೃತ್ತಿಪರ ಬೋಧನಾ ಅನುಭವವನ್ನು ಪಡೆದುಕೊಂಡಿರಬೇಕು. ಇದರಿಂದ ವಿದ್ಯಾರ್ಥಿಗಳನ್ನು ಭವಿಷ್ಯದ ಸವಾಲುಗಳಿಗೆ ಸಿದ್ಧಗೊಳಿಸುವುದಕ್ಕೆ ಅನುಕೂಲ ವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ.ಪಿ.ವಿಜಯೇಂದ್ರ ಕುಮಾರ್ ಸ್ವಾಗತಿಸಿದರು. ಕು. ಶ್ರಾವ್ಯ ಪ್ರಾರ್ಥಿಸಿದರು. ಸಂಚಾಲಕರಾದ ಡಾ.ಎನ್. ರಾಜೇಂದ್ರ ಪ್ರಸಾದ್ ನಿರೂಪಿಸಿದರು. ಉದ್ಘಾಟನೆಯ ನಂತರ ವಿವಿಧ ವಿಷಯಗಳ ಮೇಲೆ ಗೋಷ್ಠಿಗಳು ನಡೆದವು. ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು.

# ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆ ಈಡೇರದಿದ್ದರೆ ಮುಷ್ಕರ: ಸಾರಿಗೆ ನೌಕರರ ಎಚ್ಚರಿಕೆ

**ಬೆಂಗಳೂರು:** ವೇತನ ಪರಿಷ್ಕರಣೆ ಮತ್ತು ಇತರ 15 ಬೇಡಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆಯಿಲ್ಲದ ಕಾರಣ, ನಾಲ್ಕು ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಅಲ್ಪಾವಧಿಗೆ ಮುಷ್ಕರ ನಡೆಸುವ ಸಾಧ್ಯತೆ ಇದೆ. ವೇತನ ಪರಿಷ್ಕರಣೆ ಸೇರಿದಂತೆ ಸಾರಿಗೆ ನೌಕರರ 15 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕೆಎಸ್‌ಆರ್‌ಟಿಸಿ ಸ್ಟಾಫ್ ಮತ್ತು ವರ್ಕರ್ಸ್ ಫೆಡರೇಶನ್ ಬ್ಯಾನರ್ ಅಡಿಯಲ್ಲಿ ಇತರ ಐದು ಒಕ್ಕೂಟಗಳನ್ನು ಬೆಂಬಲದೊಂದಿಗೆ ಜಂಟಿ ಕ್ರಿಯಾ ಸಮಿತಿಯಡಿಯಲ್ಲಿ ಫೆಬ್ರುವರಿ 4 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದೆ.



ರಾಜ್ಯವು ಚುನಾವಣೆ ಹೊಸ್ತಿಲಲ್ಲಿದ್ದು, ಮಾದರಿ ನೀತಿ ಸಂಹಿತೆ ಜಾರಿಯಾದರೆ ಚುನಾವಣೆ ಮುಗಿಯುವವರೆಗೆ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದಿರುವ ಅವರು, ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಸಾರಿಗೆ ಸಚಿವ ಬಿ ಶ್ರೀರಾಮುಲು ಹೇಳಿದ್ದರು. ಆದರೆ, ಸಭೆ ನಡೆದಿಲ್ಲ ಮತ್ತು ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಶನ್ (ಎಐಟಿಯುಸಿ ಸಂಯೋಜಿತ) ವಿಭಾಗದ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಡಿಎ ಹೇಳಿದರು.

# ಜಗತ್ತೆ ಗೌರವಿಸುವ ಮೂಲ ಕಲೆ ಸಂಗೀತ: ಅರುಣ್ ಸಾಗರ್ ಅಭಿಮತ

**ಮೈಸೂರು:** ಸಂಗೀತವು ವಿಶ್ವದ ಏಕ ಸಾಮ್ಯತೆ ಹೊಂದಿರುವ ಒಂದು ಯೋಗವಾಗಿದೆ. ಜಗತ್ತಿನ ಎಲ್ಲ ರಾಷ್ಟ್ರ ಸಂಸ್ಕೃತಿ, ಭಾಷೆ, ಗೌರವಿಸುವ ಭಾರತೀಯ ಮೂಲ ಕಲೆಯಾಗಿದೆ ಎಂದು ಕಲಾ ನಿರ್ದೇಶಕ ಹಾಗೂ ಚಿತ್ರ ನಟ ಅರುಣ್ ಸಾಗರ್ ಹೇಳಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಪ್ರಸಾದ್ ಸ್ಕೂಲ್ ಆಫ್ ರಿದಮ್ಸ್ ತಾಳವಾದ್ಯ ಪ್ರತಿಷ್ಠಾನ ಟ್ರಸ್ಟ್ 16ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಲಾ ಪೋಷಕರಿಗೆ ಕಲಾ ರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಆರೋಗ್ಯ, ಸಾಂಸ್ಕೃತಿಕ ಜೀವನ, ಶಿಸ್ತು ಮೂಡಿಸುವಲ್ಲಿ ಸಂಗೀತವು ದೊಡ್ಡ ಪಾತ್ರ ವಹಿಸುತ್ತದೆ. ಸಾಂಸ್ಕೃತಿಕ ರಾಜಧಾನಿ ಮೈಸೂರು ಕಲಾವಿದರ ತವರೂರು. ಇದಕ್ಕೆ ಸಂಗೀತದ ಶಕ್ತಿಯೇ ಕಾರಣ. ಸಂಗೀತ ಅಭ್ಯಾಸದಿಂದ ಆರೋಗ್ಯ ವೃದ್ಧಿಸುತ್ತದೆ. ಶಂಖನಾದ ಶ್ವಾಸ ಕೋಶ ಶುದ್ಧಿ ಮಾಡುತ್ತದೆ. ಜನಪದ ಶೈಲಿ ಉತ್ತಮ ಆರೋಗ್ಯಕ್ಕೆ ಸಹಕಾರಿ, ವೇದಮಂತ್ರ ಮೆದುಳಿಗೆ ಶಕ್ತಿ ಹೆಚ್ಚಿಸುತ್ತದೆ. ಹಿಂದೂಸ್ತಾನಿ ಕರ್ನಾಟಿಕ್ ಸಂಗೀತ ಪ್ರದರ್ಶನಕ್ಕೆ ವಿದೇಶಗಳಲ್ಲಿ ಗೌರವವಿದೆ. ಕಟ್ಟುನಿಟ್ಟಿನ ಸಂಗೀತ ಪ್ರಕಾರದಿಂದ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳನ್ನು ಕಡ್ಡಾಯವಾಗಿ ಸಂಗೀತ ಶಾಲೆಗೆ ಸೇರಿಸಿದರೆ ಮುಂದಿನ ಅವರ ಭವಿಷ್ಯ ಉಜ್ವಲವಾಗಿರುತ್ತದೆ. ಇಂದಿನ ಕಾಲದಲ್ಲಿ ಆಕಾಶವಾಣಿ ದೂರದರ್ಶನದಲ್ಲಿ ಸಂಗೀತ ಕಾರ್ಯಕ್ರಮಗಳು ಜನಸಾಮಾನ್ಯರು ಅವಲಂಭಿತರಾಗಿದ್ದರು. ಅದು ಆರೋಗ್ಯದ ಮನಃಶಾಂತಿ ಹೆಚ್ಚಾಗಿ ಸಿಗುತ್ತದೆ ಎಂದು ಸ್ಮರಿಸಿದರು. ಇದೇ ಸಂದರ್ಭದಲ್ಲಿ ಸಾಧಕರಾದ ಅರುಣ್ ಸಾಗರ್ (ಚಲನಚಿತ್ರ ನಟರು), ವಿಕ್ರಮ್ ಅಯ್ಯಂಗಾರ್ (ಸಮಾಜ ಸೇವಕ), ವಿದ್ವಾನ್ ಕೃಷ್ಣಮೂರ್ತಿ (ನಾದಸ್ವರ. ಅಸ್ಥಾನ ವಿದ್ವಾಂಸರು), ವಿದ್ವಾನ್ ಸಿ.ವಿಶ್ವನಾಥ್ (ಮಂಡೋಲಿನ್ ವಾದಕರು), ವಿದ್ವಾನ್ ದತ್ತಾತ್ರೇಯ (ಕೊಳಲು ವಾದಕರು)ಮ ಪಂಡಿತ್. ಬೀಮಾ ಶಂಕರ್ ಬಿದನೂರು (ತಬಲಾ ವಾದಕರು), ವಿದ್ವಾನ್ ಪುಟ್ಟಸ್ವಾಮಿ (ಡೋಲು ವಾದಕರು), ವಿಧೂಷಿ ದೀಪಿಕಾ ಪಾಂಡುರಂಗಿ (ವಾಗ್ಮಿಗಳು), ವಿಜಯ ರಾಘವೇಂದ್ರ (ನಾಯಕ ನಟರು), ಹುಲಿ ದುರ್ಗಾ, ರಾಘವೇಂದ್ರ ವಿಜಯ್ ಅರಸ್ (ಹಿನ್ನೆಲೆ ಗಾಯಕರು) ಇವರಿಗೆ "ಕಲಾರತ್ನ "ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಹಿರಿಯ ಸಮಾಜಸೇವಕರಾದ ಕೆ.ರಘುರಾಮ್ ವಾಜಪೇಯಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಹೇಮಾ ನಂದೀಶ್, ಖ್ಯಾತ ಮನೋವೈದ್ಯ ಡಾ.ರೇಖಾ ಮನಶಾಂತಿ, ಪ್ರಸಾದ್ ಸ್ಕೂಲ್ ಆಫ್ ರಿದಮ್ಸ್ ಅಧ್ಯಕ್ಷ ಡಾ.ಸಿ.ಆರ್.ರಾಘವೇಂದ್ರ ಪ್ರಸಾದ್, ಕ್ರೆಡಿಟ್ ಐ ವ್ಯವಸ್ಥಾಪಕ ಟ್ರಸ್ಟಿ ಎಂ.ಪಿ. ವರ್ಷ, ನಿರೂಪಕರಾದ ಅಜಯ್ ಶಾಸ್ತ್ರಿ, ಉಪಾಧ್ಯಕ್ಷ ಆರ್. ಮಂಗಳ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.



# ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ: ಶಂಕಿತರ ಪಟ್ಟಿ ಬಿಡುಗಡೆ ಮಾಡಿದ ಕೆಇಎ

**ಬೆಂಗಳೂರು:** ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ (ಕೆಪಿಟಿಸಿಎಲ್) ಕಳೆದ ವರ್ಷ ಜುಲೈ ಮತ್ತು ಆಗಸ್ಟ್‌ನಲ್ಲಿ ನಡೆದ ವಿವಿಧ ಹುದ್ದೆಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು ಅಕ್ರಮ ಎಸಗಿರುವ ಸಂಭಾವ್ಯರೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಟ್ಟಿ ಮಾಡಿದೆ.

ಪ್ರಕರಣದಲ್ಲಿ ರಾಜ್ಯದಾದ್ಯಂತ ಬಂಧನಕ್ಕೊಳಗಾದವರ ಸಂಖ್ಯೆ 50 ದಾಟಿದ ಸಮಯದಲ್ಲಿ ಶಂಕಿತ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದೆ. KEA ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಹಾಗೆಯೇ ಅವರ ಅಂಕಗಳನ್ನು ಪ್ರಸ್ತುತ ಶಂಕಿತ ದುಷ್ಕೃತ್ಯಕ್ಕಾಗಿ ಪೊಲೀಸ್ ತನಿಖೆಯಲ್ಲಿದೆ. ಕಳೆದ ವರ್ಷ ಜುಲೈ 23 ಮತ್ತು 24 ಮತ್ತು ಆಗಸ್ಟ್ 7 ರಂದು ನಡೆದ 100 ಅಂಕಗಳ ಪರೀಕ್ಷೆಯಲ್ಲಿ 40 ಅಭ್ಯರ್ಥಿಗಳು 8.5 ರಿಂದ 47.25 ಅಂಕಗಳನ್ನು ಗಳಿಸಿದ್ದಾರೆ.

ಐಶ್ವರ್ಯ ಆರ್ ಬಾಗೇವಾಡೆ, ವೈಷ್ಣವಿ ಸನದಿ, ಸುಧಾರಾಣಿ ಹೂವಪ್ಪ ಮತ್ತು ಬಸವರಾಜ ಹವಾಡಿ ಎಂಬ ನಾಲ್ಕು ಅಭ್ಯರ್ಥಿಗಳನ್ನು ಈ ವರ್ಷದ ಆರಂಭದಲ್ಲಿ ಬೆಳಗಾವಿ ಪೊಲೀಸರು ಪರೀಕ್ಷೆಯ ಸಮಯದಲ್ಲಿ ಎಲೆಕ್ಟ್ರಾನಿಕ್ ಸಾಧನಗಳು, ಮೊಬೈಲ್ ಫೋನ್ ಮತ್ತು ಮೈಕ್ರೋಚಿಪ್‌ಗಳನ್ನು ಬಳಸಿದ್ದಕ್ಕಾಗಿ ಬಂಧಿಸಿದ್ದರು.

ಕಳೆದ ವರ್ಷ ಆಗಸ್ಟ್‌ನಲ್ಲಿ ಸಾರ್ವಜನಿಕರ ಗಮನಕ್ಕೆ ತಂದ ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದೆ. ಅವರು ಅಭ್ಯರ್ಥಿಗಳು, ಅಭ್ಯರ್ಥಿಗಳಿಗೆ ಸಹಾಯ ಮಾಡುವ ಅತಿಥಿ ಉಪನ್ಯಾಸಕರು ಮತ್ತು ವಂಚನೆಗೆ ಸಾಮಗ್ರಿಗಳನ್ನು ಪೂರೈಸುವಲ್ಲಿ ಸಹಾಯ ಮಾಡಿದ ಇತರ ವ್ಯಕ್ತಿಗಳನ್ನು ಒಳಗೊಂಡಿತ್ತು. ಕೆಇಎ ಅಭ್ಯರ್ಥಿಗಳನ್ನು ಪಟ್ಟಿ ಮಾಡಿದ್ದರೆ, ಅಭ್ಯರ್ಥಿಗಳು ಇನ್ನೂ ಪೊಲೀಸರ ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದೆ. ಎಲ್ಲ ಅಭ್ಯರ್ಥಿಗಳನ್ನು ಬಂಧಿಸಲಾಗಿದೆಯೇ ಎಂಬುದು ದೃಢಪಟ್ಟಿಲ್ಲ. ಹಗರಣದೊಂದಿಗೆ ಪರೀಕ್ಷೆಯು ಆಗಸ್ಟ್‌ನಲ್ಲಿ ಬೆಳಕಿಗೆ ಬಂದ ಕೂಡಲೇ ಬಂಧನಗಳು ಪ್ರಾರಂಭವಾದವು. ಪರೀಕ್ಷೆಯು ಸಹಾಯಕ ಎಂಜಿನಿಯರ್‌ಗಳು (ಸಿವಿಲ್ ಮತ್ತು ಎಲೆಕ್ಟ್ರಿಕಲ್), ಕಿರಿಯ ಸಹಾಯಕರು ಮತ್ತು ಕಿರಿಯ ಎಂಜಿನಿಯರ್‌ಗಳ (ಸಿವಿಲ್ ಮತ್ತು ಎಲೆಕ್ಟ್ರಿಕಲ್) ನೇಮಕಾತಿಗಾಗಿ ಆಗಿತ್ತು. ಏಇಎ ಜನವರಿ 3 ರಂದು ಫಲಿತಾಂಶಗಳನ್ನು ಪ್ರಕಟಿಸಿತ್ತು.

# ಟರ್ಕಿ, ಸಿರಿಯಾದಲ್ಲಿ ಭಾರೀ ಭೂಕಂಪ; ಸಾವಿನ ಸಂಖ್ಯೆ 2500ಕ್ಕೂ ಅಧಿಕ: ಹಲವರು ನಾಪತ್ತೆ

**ನವದೆಹಲಿ:** ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 2500 ದಾಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ಮುಂಜಾನೆ ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕಂಪನದ ತೀವ್ರತೆಯ ಪರಿಣಾಮ ಉಭಯ ದೇಶಗಳಲ್ಲಿ ನೂರಾರು ಕಟ್ಟಡಗಳು ಧರೆಗುರುಳಿದಿವೆ. ಕಂಪನದಿಂದಾಗಿ ಈವರೆಗೂ ಕನಿಷ್ಠ 2500ಕ್ಕೂ ಅಧಿಕ ಜನರ ಬಲಿ ಪಡೆದಿದೆ.

ನೂರಾರು ಜನರು ಇನ್ನೂ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಕರ್ತರು ಪ್ರದೇಶದಾದ್ಯಂತ ನಗರಗಳು ಮತ್ತು ಪಟ್ಟಣಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಟರ್ಕಿ–ಸಿರಿಯಾದ ಗಡಿಯ ಎರಡೂ ಬದಿಯಲ್ಲಿ ಭೂಕಂಪನ ಸಂಭವಿಸಿದ್ದು, ನಿದ್ರೆಗೆ ಜಾರಿದ್ದ ಜನ ಚಿರನಿದ್ರೆಗೆ ಜಾರಿದ್ದಾರೆ. ಹಲವರು ಶೀತ, ಮಳೆ ಮತ್ತು ಹಿಮ ಭರಿತ ಚಳಿಗಾಲದ ಹೊರತಾಗಿಯೂ ಕಂಪನದಿಂದ ತಪ್ಪಿಸಿಕೊಳ್ಳಲು ರಾತ್ರಿ ವೇಳೆ ಹೊರಗೆ ದೌಡಾಯಿಸಿದ್ದಾರೆ.

ಕಂಪನದ ಪರಿಣಾಮ ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಭರದಿಂದ ಕಾರ್ಯಾಚರಣೆ ನಡೆಸಿದ್ದಾರೆ. ಟರ್ಕಿಯಲ್ಲಂತೂ ಒಂದೇ ದಿನದಲ್ಲಿ 3 ಬಾರೀ ಭೂಕಂಪ ಸಂಭವಿಸಿದೆ.



**ನೆರವು ನೀಡಲು ಭಾರತ ಸಿದ್ಧ:** ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿ ಹೋಗಿದ್ದು, ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ದುರಂತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು. ಭೂಕಂಪ ಸಂತ್ರಸ್ತರಿಗೆ ಭಾರತವು ಸಾಧ್ಯವಾಗುವ ಎಲ್ಲ ರೀತಿಯಲ್ಲಿಯೂ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪವನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಹಲವಾರು ಜನರ ಸಾವು ಹಾಗೂ ಹಾನಿಗಳು ವರದಿಯಾಗಿವೆ. ಟರ್ಕಿಯ ಸಮೀಪವಿರುವ ದೇಶಗಳಲ್ಲಿಯೂ ಕೂಡ ಹಾನಿ ಸಂಭವಿಸಿದೆ. ಭೂಕಂಪ ಪೀಡಿತ ಸಂತ್ರಸ್ತರ ಜೊತೆಗೆ ಭಾರತದ 140 ಕೋಟಿ ಜನರ ಸಹಾನುಭೂತಿಯಿದೆ. ಭಾರತೀಯರು ಭೂಕಂಪ ಪೀಡಿತ ಜನರೊಂದಿಗೆ ಇದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದರು.

# ದಂಡ ಪಾವತಿಯಲ್ಲಿ ರಿಯಾಯ್ತಿ; ಒಂದೂವರೆ ಕೋಟಿ ಸಂಗ್ರಹ

ಮೈಸೂರು, ಫೆ.6(ಎಸ್‌ಬಿಡಿ)– ಭಾರೀ ರಿಯಾಯ್ತಿಯೊಂದಿಗೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಜನ ಮುಗಿಬಿದ್ದಿದ್ದು, ಮೈಸೂರು ನಗರದಲ್ಲಿ ನಾಲ್ಕೇ ದಿನಗಳಲ್ಲಿ ಸುಮಾರು ಒಂದೂವರೆ ಕೋಟಿ ರೂ. ಸಂಗ್ರಹವಾಗಿದೆ.

ದಂಡದ ಬಾಕಿ ಮೊತ್ತದಲ್ಲಿ ಶೇ.50 ರಷ್ಟು ರಿಯಾಯ್ತಿ ಘೋಷಿಸಿದ ಬಳಿಕ ಫೆ.3ರಿಂದ ಈವರೆಗೆ ಒಟ್ಟು 68,758 ಪ್ರಕರಣಗಳ ಇತ್ಯರ್ಥದೊಂದಿಗೆ 1,45, 26,500 ರೂ. ದಂಡ ಸಂಗ್ರಹವಾಗಿದೆ. ಫೆ.11ರವರೆಗೆ ಮಾತ್ರ ಈ ರಿಯಾಯ್ತಿ ಅನ್ವಯವಾಗಲಿದ್ದು, ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಚಾರ ವಿಭಾಗದ ಎಸಿಪಿ ಹೆಚ್.ಪರಶುರಾಮಪ್ಪ ತಿಳಿಸಿದ್ದಾರೆ.

# ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಮೈಸೂರು, ಫೆ. 6– ಮೈಸೂರಿನ ಲಕ್ಷ್ಮೀಪುರಂನಲ್ಲಿರುವ ಪ್ರೀತಿ ಕ್ಯಾನ್ಸರ್ ಸೆಂಟರ್‌ನಲ್ಲಿ ಫೆ. 9 ರಂದು ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ದೂ. 0821–4259259 ಸಂಪರ್ಕಿಸಬಹುದು.

# ಕನ್ನಡಿಗ ರಿಕ್ಕಿ ಕೇಜ್‌ಗೆ 3ನೇ ಗ್ರ್ಯಾಮಿ ಪ್ರಶಸ್ತಿ

## ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸಿದ ಸಂಗೀತ ಸಂಯೋಜಕ

**ಬೆಂಗಳೂರು:** ಸಂಗೀತ ನಿರ್ದೇಶಕ, ಬೆಂಗಳೂರು ಮೂಲದ ರಿಕ್ಕಿ ಕೇಜ್‌ಈ ವರ್ಷದ ಗ್ರ್ಯಾಮಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 3ನೇ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿ ಕೊಂಡಿದ್ದಾರೆ. ಸಂಗೀತ ಸಂಯೋಜಕ ರಿಕಿ ಕೇಜ್ ಅವರು 'ಡಿವೈನ್ ಟೈಡ್ಸ್' ಆಲ್ಬಂಗಾಗಿ ಮೂರನೇ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಸಹ ಸಂಗೀತಗಾರ ಸ್ಟೀವರ್ಟ್ ಕೋಪ್ಲ್ಯಾಂಡ್ ಅವ ರೊಂದಿಗೆ ರಿಕಿ ಕೇಜ್ ಪ್ರಶಸ್ತಿಯನ್ನು ಹಂಚಿಕೊಂಡರು. ಕೋಪ್ಲ್ಯಾಂಡ್ ಅವರು ಜನಪ್ರಿಯ ಬ್ರಿಟಿಷ್ ರಾಕ್ ಬ್ಯಾಂಡ್ 'ದಿ ಪೋಲಿಸ್'ನ ಡ್ರಮ್ಮರ್ ಆಗಿದ್ದಾರೆ. ಡಿವೈನ್ ಟೈಡ್ಸ್– ಒಂಬತ್ತು ಹಾಡುಗಳ ಮ್ಯೂಸಿಕ್ ಆಲ್ಬಂ ಆಗಿದೆ. ಬೆಂಗಳೂರು ಮೂಲದ ರಿಕಿ ಕೇಜ್ ಅವರ 'ವಿಂಡ್ಸ್ ಆಫ್ ಸಂಸಾರ'



ಆಲ್ಬಂ 2015ರಲ್ಲಿ ಅವರಿಗೆ ಮೊದಲ ಗ್ರ್ಯಾಮಿ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಕಳೆದ ವರ್ಷ ಈ ಜೋಡಿಯ ಇನ್ನೊಂದು ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ಲಭಿಸಿತ್ತು. ಈ ನಡುವೆ ಪ್ರಶಸ್ತಿ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ರಿಕ್ಕಿ ಕೇಜ್ ಅವರು, ಈಗಷ್ಟೇ ನನ್ನ 3ನೇ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದೇನೆ. ಅತ್ಯಂತ ಕೃತಜ್ಞನಾಗಿದ್ದೇನೆ, ನಾನು ಮೂಕ ವಿಸ್ಮಿತನಾಗಿದ್ದೇನೆ! ನಾನು ಈ ಪ್ರಶಸ್ತಿಯನ್ನು ಭಾರತಕ್ಕೆ ಅರ್ಪಿಸುತ್ತೇನೆಂದು ಹೇಳಿದ್ದಾರೆ.



**ಶ್ರೀ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಆರ್ಮಿ ದಿನವನ್ನು ಆಚರಿಸಲಾಯಿತು. ಇದೇ ವೇಳೆ ನಿವೃತ್ತ ಯೋಧ ಕಾನಿಕ್ ರಾಜ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರು ತಮ್ಮ ವೃತ್ತಿ ಜೀವನದ ಕಾರ್ಗಿಲ್ ಮತ್ತು ಲೇಹ್ ಕಾರ್ಯಾಚರಣೆ ಬಗ್ಗೆ ಅನುಭವವನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಅಂಥೋಣಿ ಪಾಲ್‌ರಾಜ್, ಪ್ರಾಧ್ಯಾಪಕರು ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.**


# ರಾಜ್ಯದಲ್ಲಿ ಇನ್ನು 195 ನಮ್ಮ ಕ್ಲಿನಿಕ್ ಪ್ರಾರಂಭ

## ಬಿಬಿಎಂಪಿ ವ್ಯಾಪ್ತಿಯಲ್ಲಿ 108 ಕ್ಲಿನಿಕ್‌ಗೆ ಇಂದು ಮುಖ್ಯಮಂತ್ರಿ ಚಾಲನೆ

ಬೆಂಗಳೂರು, ಫೆ6(ಕೆಎಂಶಿ)–ಆರೋಗ್ಯ ವಲಯದ ಮೂಲಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 ನಮ್ಮ ಕ್ಲಿನಿಕ್‌ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ (ಫೆ.7) ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಬಡಾವಣೆಯ ಮಹಾಲಕ್ಷ್ಮಿಪುರ ವಾರ್ಡ್‌ನಲ್ಲಿ ಆರಂಭಿಸಿರುವ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸಲಾಗುತ್ತಿದೆ. ಇದೇ ವೇಳೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಉಳಿದ 107 ಕ್ಲಿನಿಕ್‌ಗಳಿಗೂ ಚಾಲನೆ ನೀಡಲಾಗುತ್ತದೆ. ಈ ದಿನದಿಂದ ಈ ಆರೋಗ್ಯ ಕೇಂದ್ರಗಳು ಜನಸೇವೆಗೆ ಮುಕ್ತವಾಗಲಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 14ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಧಾರವಾಡದ ಬೈರದೇವರ ಕೊಪ್ಪದಲ್ಲಿ ನಮ್ಮ ಕ್ಲಿನಿಕ್ ಅನ್ನು ಉದ್ಘಾಟಿಸುವ ಮೂಲಕ ರಾಜ್ಯದಲ್ಲಿ ಏಕಕಾಲಕ್ಕೆ 100 ನಮ್ಮ ಕ್ಲಿನಿಕ್‌ಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದ್ದರು. ಸಾರ್ವಜನಿಕರಿಗೆ ನಮ್ಮ ಕ್ಲಿನಿಕ್‌ಗಳಲ್ಲಿ ದೊರೆಯುವ ಸೇವೆಗಳು ಮತ್ತು ಉಪಯೋಗಗಳ ಕುರಿತು ಮುಖ್ಯಮಂತ್ರಿಯವರು ಇದೇ ಸಂದರ್ಭದಲ್ಲಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದಾಗ, ಜನರು ಸಂತೋಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದರು. ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್‌ಗಳು ಆರೋಗ್ಯ ಆರೈಕೆಯಲ್ಲಿ ಹೊಸ ಆಯಾಮ ಸೃಷ್ಟಿಸುತ್ತಿವೆ ಎಂದು ಹೇಳಿದರು.



ನಮ್ಮ ಕ್ಲಿನಿಕ್‌ಗಳು ನಗರ ಪ್ರದೇಶದ ಬಡ, ದುರ್ಬಲ ವರ್ಗದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುತ್ತಿವೆ. ನಗರ ಪ್ರದೇಶ ವ್ಯಾಪ್ತಿಯಲ್ಲಿ 438 "ನಮ್ಮ ಕ್ಲಿನಿಕ್"ಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ನಗರ ಪ್ರದೇಶದ ಬಡವರು, ಕೂಲಿ ಕಾರ್ಮಿಕರಿಗೆ, ದಿನಗೂಲಿ ನೌಕರರಿಗೆ ಇದು ಸಂಜೀವಿನಿಯಾಗಲಿದೆ ಎಂದು ಹೇಳಿದರು.

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪ್ರತಿ 50,000 ಜನಸಂಖ್ಯೆಗೆ ಒಂದರಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ 15ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 15 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಮತ್ತು ಉಳಿದ ಜಿಲ್ಲೆಗಳಲ್ಲಿ 195 "ನಮ್ಮ ಕ್ಲಿನಿಕ್"ಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.

"ನಮ್ಮ ಕ್ಲಿನಿಕ್"ಗಳಲ್ಲಿ ಗುಣಮಟ್ಟದ ಮತ್ತು ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ರೆಫರಲ್ ಸೇವೆಗಳನ್ನು ಒದಗಿಸುವ ಮುಖಾಂತರ ದ್ವಿತೀಯ ಮತ್ತು ತೃತೀಯ ಹಂತದ ಆಸ್ಪತ್ರೆಗಳಿಗೂ ಇವು ಸಂಪರ್ಕ ಕಲ್ಪಿಸುತ್ತಿವೆ.

ಆರೋಗ್ಯ ಸೇವೆಗಳನ್ನು ಪಡೆಯಲು ತಗುಲುವ ವೆಚ್ಚ ಕಡಿಮೆ ಮಾಡಲು ಸಹಕಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ವಿಕೇಂದ್ರೀಕರಿಸಲಾ ಗುತ್ತಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಮ್ಮ ಕ್ಲಿನಿಕ್‌ಗಳಲ್ಲಿ ತಲಾ ಒಬ್ಬರು ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ಡಿ–ದರ್ಜೆ ನೌಕರರು ಇರಲಿದ್ದಾರೆ. ಒಟ್ಟು 12 ಆರೋಗ್ಯ ಸೇವೆಗಳ ಪ್ಯಾಕೇಜ್ ಇಲ್ಲಿ ಲಭ್ಯವಿದ್ದು, ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ರಕ್ಷಣೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕಾಕರಣ ಸೇವೆಗಳು, ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಖಾಯಿಲೆಗಳಿಗೆ ಹೊರ ರೋಗಿ ಸೇವೆ, ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ, ಬಾಯಿ ಆರೋಗ್ಯ ಸೇವೆಗಳು, ನೇತ್ರ ಹಾಗೂ ಕಿವಿ, ಮೂಗು, ಗಂಟಲು ಆರೋಗ್ಯ ಆರೈಕೆ ಸೇವೆಗಳ ಜೊತೆಗೆ ಮಾನಸಿಕ ಆರೋಗ್ಯ, ವೃದ್ಧಾಪ್ಯ ಆರೈಕೆ, ಉಪಶಮನಕಾರಿ ಆರೈಕೆ ಸೇವೆ, ಸುಟ್ಟ ಗಾಯಗಳು, ಅಪಘಾತ, ಮತ್ತಿತರ ಗಾಯಗಳು ಸೇರಿದಂತೆ ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ , ಪ್ರಯೋಗ ಶಾಲಾ ಸೇವೆಗಳು ಮತ್ತು ಚಿಕಿತ್ಸೆ ದೊರೆಯಲಿದೆ. ಟೆಲಿ ಕನ್ಸಲ್ಟೇಷನ್ ಸೇವೆಗಳು, ಕ್ಷೇಮ ಚಟುವಟಿಕೆ, ಉಚಿತ ರೆಫರಲ್ ಸೇವೆಗಳು ಸಹ ದೊರೆಯಲಿವೆ ಎಂದರು.

ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 9 ರಿಂದ ಸಂಜೆ 4.30 ರವರೆಗೆ ಸೋಮವಾರದಿಂದ ಶನಿವಾರದವರೆಗೆ ಕಾರ್ಯನಿರ್ವಹಿಸಲಿವೆ. 1,000 ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರ ರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧಿ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ವಿವರಿಸಿದ್ದಾರೆ.

# ಮುಡುಕುತೊರೆಯಲ್ಲಿ ಸೋಪಾನಕಟ್ಟೆ ಕಾಮಗಾರಿಗೆ ಚಾಲನೆ



ತಿ.ನರಸೀಪುರ, ಫೆ.6– ಮುಡುಕುತೊರೆ ಶ್ರೀ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿಸುವ ದೃಷ್ಟಿಯಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ತಿಳಿಸಿದರು.

ಪುರಾಣ ಪ್ರಸಿದ್ಧ ತಲಕಾಡು ಹೋಬಳಿ ಮುಡುಕುತೊರೆ ನದಿ ದಡದಲ್ಲಿ 10.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಸೋಪಾನಕಟ್ಟೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸ್ನಾನಘಟ್ಟದಲ್ಲಿ ಸೋಪಾನಕಟ್ಟೆ ಮತ್ತು ಮೂಲ ಸೌಕರ್ಯ ಒದಗಿಸುವ ಕಾಮಗಾರಿಗೆ ಭೂಮಿ ಪೂಜೆ ಮಾಡಿದ್ದು, ಕಾಮಗಾರಿ ಕೈಗೊಳ್ಳುವಾಗ ದೇವಸ್ಥಾನ ಸಮಿತಿ ವಿಶ್ವಾಸಕ್ಕೆ ತೆಗೆದುಕೊಂಡು ದೇವಸ್ಥಾನದ ಐತಿಹ್ಯಕ್ಕೆ ಚ್ಯುತಿ ಆಗದಂತೆ ಕಾರ್ಯನಿರ್ವಹಿಸಬೇಕು ಎಂದರು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ಪುರಾಣ ಪ್ರಸಿದ್ಧ ಪ್ರಾಸಿತಾಣವನ್ನು ವೈಭವೀಕರಿಸಲು ತಮ್ಮ ಅಲ್ಪ ಪ್ರಮಾಣದ ಸೇವೆ ಸಲ್ಲಿಸುವಂತೆ ಕರೆ ನೀಡಿದರು. ಈ ವೇಳೆ ಬಿ.ಶೆಟ್ಟಹಳ್ಳಿ ಗ್ರಾಪಂ ಅಧ್ಯಕ್ಷ ನಾಗರಾಜು, ಜಿಪಂ ಮಾಜಿ ಸದಸ್ಯ ಜಯಪಾಲ್ ಭರಣಿ, ತಾಲೂಕು ಜೆಡಿಎಸ್ ಅಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ, ಉಮಾಪತಿ, ಕಟ್ಟೇಪುರ ಸಿದ್ದಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಶಂಭುದೇವನಪುರ ರಮೇಶ, ಮಹದೇವಸ್ವಾಮಿ, ಪ್ರವೀಣ್, ಮಾಜಿ ಅಧ್ಯಕ್ಷ ಸುಂದರ್, ಮಲ್ಲೇಶ, ಮಹೇಶ, ರಾಜೇಶ, ಮಾದೇಶ, ಬೇವಿನಹಳ್ಳಿ ಸತೀಶ್, ವೈದ್ಯನಾಥೇಶ್ವರ ದೇವಸ್ಥಾನದ ಇಓ ಡಿ.ಕೆ.ದಿನೇಶ್, ಕಾವೇರಿ ನೀರಾವರಿ ನಿಗಮದ ಬನ್ನೂರು ಇಇ ವಾಸುದೇವ, ಎಇಇ ಸುಹಾಸ್, ಎಇ ರವೀಂದ್ರಾನಾಥ್, ಪಿಡಿಓ ಕೆಂಪೇಗೌಡ, ಗುತ್ತಿಗೆದಾರರಾದ ನಾಗೇಶ, ವೀರಯ್ಯ ಇತರರಿದ್ದರು.

### ಗಂಗಾನದಿ ತೀರದ ಮಾದರಿ

ಇಂದು ಕಾಮಗಾರಿ ನಿರ್ವಿಘ್ನವಾಗಿ ನಡೆಯುತ್ತಿದೆ ಎಂದರೆ ಅದಕ್ಕೆ ಶಾಸಕರೇ ಕಾರಣ. ನೀರಾವರಿ ಇಲಾಖೆಯಿಂದ 10.5 ಕೋಟಿ ರೂ. ವೆಚ್ಚದಲ್ಲಿ 1 ಕಿಮೀ ಪ್ರದೇಶವನ್ನು, ಗಂಗಾನದಿ ತೀರದ ಮಾದರಿ ಪರಿಕಲ್ಪನೆಯಲ್ಲಿ ಸೋಪಾನ ಕಟ್ಟೆ ನಿರ್ಮಿಸಲು ಉದ್ದೇಶಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ದೇಶಿತ ಕಾಮಗಾರಿಗೆ ಕ್ಯಾಬಿನೆಟ್ ಅನುಮತಿ ಪಡೆಯದೇ ಅನುದಾನ ಬಿಡುಗಡೆ ಮಾಡಿಸಿಕೊಟ್ಟಿದ್ದು ಅವರಿಗೆ ಅಭಿನಂದಿಸುತ್ತೇನೆ.

**–ಡಾ.ನಂದೀಶ್, ದೇವಸ್ಥಾನ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ.**

# ಅಂತರಸಂತೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ



ಹೆಚ್.ಡಿ.ಕೋಟೆ, ಫೆ.6– ಗಡಿ ಭಾಗಗಳಲ್ಲಿ ಕನ್ನಡ ಬಳಕೆ ಕ್ಷೀಣಿಸುತ್ತಿದೆ. ಹೀಗಾಗಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಬಾರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾಲೂಕಿನ ಗಡಿಭಾಗದಲ್ಲಿರುವ ಅಂತರಸಂತೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ್ ತಿಳಿಸಿದರು.

ತಾಲೂಕಿನ ಅಂತರಸಂತೆ ಗ್ರಾಪಂನಲ್ಲಿ ನಡೆದ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.15ರಂದು ಅಂತರಸಂತೆ ಗ್ರಾಪಂ ಆವರಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಸರಗೂರು ತಾಲೂಕು ಕೇಂದ್ರವಾಗುವ ಮೊದಲು ಅಲ್ಲಿ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗಿತ್ತು. ಅದೇ ರೀತಿ ಹೊಮ್ಮರಗಳ್ಳಿ ಮತ್ತು ಹೆಚ್.ಡಿ.ಕೋಟೆಯಲ್ಲೂ ನಡೆಸಲಾಗಿತ್ತು. ಆದರೆ ಗಡಿಭಾಗದಲ್ಲಿ ನಡೆಸಿ ಎಂಬ ಅಭಿಪ್ರಾಯಗಳು ಸಾಕಷ್ಟು ಕೇಳಿ ಬಂದ ಹಿನ್ನೆಲೆ ಈ ಬಾರಿ ಸಾಹಿತ್ಯ ಸಮ್ಮೇಳನವನ್ನು ಗಡಿಭಾಗವಾದ ಅಂತರಸಂತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಶಾಸಕ ಅನಿಲ್ ಸಹ ಗಡಿಭಾಗದಲ್ಲಿ ಆಚರಿಸುವಂತೆ ಸಲಹೆ ನೀಡಿದ್ದರು. ಅದರನ್ವಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಅಂತರಸಂತೆ ಗ್ರಾಪಂ ಅಧ್ಯಕ್ಷ ಸುಬ್ರಹ್ಮಣ್ಯ, ಸದಸ್ಯರಾದ ಕಲೀಮ್ ಪಾಷಾ, ನಸ್ರೀನ್ ತಾಜ್, ಸುಕನ್ಯಾ, ಮಾರುತಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಯುವ ಘಟಕ ಅಧ್ಯಕ್ಷ ಅಭಿ, ಕಸಾಪ ಹೋಬಳಿ ಮಾಜಿ ಅಧ್ಯಕ್ಷ ಅಶೋಕ್, ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗರಾಜು, ಶಕ್ತಿ ಕೇಂದ್ರದ ಅಧ್ಯಕ್ಷ ಅಯ್ಯಪ್ಪ, ಕನ್ನಡಪರ ಹೋರಾಟಗಾರ ತುಂಗಾ ಇತರರಿದ್ದರು.

# ಶಿರಡಿ ಸಾಯಿಬಾಬಾ ಮಂದಿರದ ವಾರ್ಷಿಕೋತ್ಸವ

ಹುಣಸೂರು, ಫೆ.6– ನಗರದ ಶಿರಡಿ ಸಾಯಿಬಾಬಾ ಮಂದಿರದ 7ನೇ ವಾರ್ಷಿಕೋತ್ಸವ ಸಮಾರಂಭ ಫೆ.8, 9ರಂದು ನಡೆಯಲಿದೆ ಎಂದು ಸಾಯಿಬಾಬಾ ಟ್ರಸ್ಟ್ ಅಧ್ಯಕ್ಷ ಆನಂದ ಹಾಹು, ಸದಸ್ಯ ಶಶಿಧರ್ ತಿಳಿಸಿದರು.



ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 2 ವರ್ಷ ಕೊರೊನಾ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಯಾವುದೇ ಪೂಜಾ ಕಾರ್ಯ ನಡೆಸಿರಲಿಲ್ಲ ಎಂದರು.

ಫೆ.8ರಂದು ಶಿರಡಿ ಸಾಯಿಬಾಬಾ ಮಂದಿರದಲ್ಲಿ ಬೆಂಗಳೂರಿನ ರಾಮಲಿಂಗರಾವ್ ಶಾಸ್ತ್ರಿ ಅವರಿಂದ ನಾರಾಯಣ ಸಂಕಲ್ಪ ಹೋಮ ನಡೆಯಲಿದ್ದು, ಮಧ್ಯಾಹ್ನ 12.30ರಿಂದ ಸಂಜೆ 7.30ರವರೆಗೆ ಅನ್ನದಾನ ನಡೆಯಲಿದೆ. ಅಲ್ಲದೇ ಸಂಜೆ 4 ಗಂಟೆಗೆ ಸೀತಾರಾಮ ಕಲ್ಯಾಣೋತ್ಸವ ಹಾಗೂ ರಾತ್ರಿ 7 ಗಂಟೆಗೆ ಯುವ ಪ್ರತಿಭೆಗಳಿಂದ ನೃತ್ಯ ಹಾಗೂ 8 ಗಂಟೆಗೆ ಕಾಮಿಡಿ ಕಿಲಾಡಿಗಳು ತಂಡದಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ ಎಂದರು.

ಫೆ.9ರಂದು ಬೆಳಗ್ಗೆ ಬಾಬಾ ಅವರಿಗೆ ಅಭಿಷೇಕ ನಡೆಯಲಿದ್ದು, ಮಧ್ಯಾಹ್ನ 12.30 ರಿಂದ ಸಂಜೆ 7.30ರವರೆಗೆ ಅನ್ನದಾನ ನಡೆಯಲಿದೆ. ಸಂಜೆ 6 ಗಂಟೆಗೆ ಬೆಂಗಳೂರಿನ ಲಕ್ಷ್ಮಿ ಗೋವಿಂದರಾಜು ಅವರಿಂದ ಭಕ್ತಿಗೀತೆ ಗಾಯನ, ರಾತ್ರಿ 7 ಗಂಟೆಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

# ನಂ.ಗೂಡಲ್ಲಿ ರೈತರಿಗೆ ಸಾಗುವಳಿ ಪತ್ರ ವಿತರಣೆಗೆ ಒತ್ತಾಯಿಸಿ ಪ್ರತಿಭಟನೆ



ನಂಜನಗೂಡು, ಫೆ.6– ಅನರ್ಹರಿಗೆ, ಉದ್ಯೋಗದಲ್ಲಿರುವವರಿಗೆ ಭೂ ಸಾಗುವಳಿ ಮಂಜೂರು ಮಾಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಹಾಗೂ ಭೂಮಿ ಉಳುಮೆ ಮಾಡುತ್ತಿರುವ ಅರ್ಹ ರೈತರಿಗೆ ಸಾಗುವಳಿ ಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ಸಾಮೂಹಿಕ ನಾಯಕತ್ವ ರೈತ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಸತೀಶ್‌ರಾವ್ ಮಾತನಾಡಿ, ನಂಜನಗೂಡಿನ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ನಡೆಸುವ ಬದಲಾಗಿ ಮಧ್ಯವರ್ತಿಗಳ ಮೂಲಕ ಸಾರ್ವಜನಿಕರ ಕೆಲಸ ಮಾಡಲಾಗುತ್ತಿದೆ. ಸಂಜೆ 7ರವರೆಗೂ ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕೆಲಸ ಮಾಡುತ್ತಾರೆ. ಈ ವೇಳೆ ಮಧ್ಯವರ್ತಿಗಳು ಕಚೇರಿಯಲ್ಲಿರುತ್ತಾರೆ. ರಾತ್ರೋರಾತ್ರಿ ಭೂ ದಾಖಲೆಗಳನ್ನು ತಿದ್ದುಪಡಿ ಮಾಡಿ ಹಣ ಪಡೆದು ಮಂಜೂರಾತಿ ಪತ್ರ ನೀಡಲಾಗಿದೆ. ಈ ಬಗ್ಗೆ ಅನುಮಾನವಿದ್ದಲ್ಲಿ ತಾಲೂಕು ಕಚೇರಿಯಲ್ಲಿ ಅಳವಡಿಸಿರುವ ಸಿಸಿ ಟಿವಿ ಪರಿಶೀಲಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಮಧ್ಯವರ್ತಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಶಿವಮೂರ್ತಿ, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ರೈತರ ದೂರುಗಳನ್ನು ಗಂಭೀರವಾಗಿ ಪರಿಗಣಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಧರಣಿ ಕೈಬಿಟ್ಟರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಸಂಚಾಲಕ ಜಿ.ಮಂಜುನಾಥ್, ದಸಂಸ ಸಂಚಾಲಕ ನಾರಾಯಣ್, ಕೆಂಪಣ್ಣ, ಶಿವಕುಮಾರ್, ಪುಟ್ಟನಾಯಕ, ಮಹೇಶ್, ನಾಗರಾಜು, ಶಿವಣ್ಣ ಇತರರಿದ್ದರು.

# ಕೋಟೆ, ಸರಗೂರಿನ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ ಅನಿಲ್



ಸರಗೂರು, ಫೆ.6– ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕುಗಳ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುತ್ತೇನೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕಬಿನಿ ಎಡದಂಡೆ ನಾಲೆಯಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆವರೆಗೆ ಸಿಸಿ ರಸ್ತೆ ಮಾಡಲಾಗುವುದು. ಇನ್ನುಳಿದ ರಸ್ತೆಗೆ ಅನುದಾನ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಗ್ರಾಮದಲ್ಲಿ 34 ಮನೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಕೂಡಲೇ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರ ನಿರಂತರ ಜ್ಯೋತಿ ಯೋಜನೆಯಡಿ ಸಂಪರ್ಕ ಕಲ್ಪಿಸಲಾಗುವುದು ಎಂದರು.

ಗ್ರಾಮವನ್ನು ಹಂತ–ಹಂತವಾಗಿ ಅಭಿವೃದ್ಧಿ ಮಾಡಲಾಗುವುದು. ನನ್ನ ಅಭಿವೃದ್ಧಿ ಕೆಲಸ ನೋಡಿ ಗ್ರಾಮಸ್ಥರು ಕೂಲಿ ರೂಪದಲ್ಲಿ ಮತ ನೀಡಬೇಕು. ಆ ಮೂಲಕ ತಮ್ಮ ಸೇವೆ ಮಾಡಲು ಅನುಕೂಲ ಮಾಡಿಕೊಡಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಮತ್ತೇ ರಾಜ್ಯದ ಮುಖ್ಯಮಂತ್ರಿಯನ್ನಾಗಿಸಲು ಎಲ್ಲರೂ ಒಗ್ಗೂಡಿ ಶ್ರಮಿಸಬೇಕಿದೆ ಎಂದು ಮನವಿ ಮಾಡಿದರು.

ಹೆಚ್.ಡಿ.ಕೋಟೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾಮರಾಜು ಮಾತನಾಡಿ, ಮಾಜಿ ಶಾಸಕ ದಿ.ಚಿಕ್ಕಮಾದು ಅವರು ಹಾಕಿಕೊಟ್ಟ ಹಾದಿಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಸಾಗುತ್ತಿದ್ದು, ಗ್ರಾಮಸ್ಥರು ಈ ಬಾರಿಯೂ ಶಾಸಕರನ್ನು ಬೆಂಬಲಿಸಿ ಅವರ ಗೆಲುವಿಗೆ ಶ್ರಮಿಸಬೇಕು ಎಂದರು. ಈ ವೇಳೆ ಕಬಿನಿ ಮಹಾಮಂಡಳಿ ಉಪಾಧ್ಯಕ್ಷ ಬಿ.ಸಿ.ಬಸಪ್ಪ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಲುವರಾಜು, ಮುಖಂಡರಾದ ಪ್ರಕಾಶ್, ರಾಜಣ್ಣ, ಯಜಮಾನ ನಾಗನಾಯ್ಕ, ರಾಜೇಂದ್ರ, ನಿಂಗಯ್ಯ, ವೆಂಕಟಾಚಲ, ವೆಂಕಟಪ್ಪ, ಎನ್.ಎಸ್.ಶಿವಕುಮಾರ್, ಮಹದೇವಪ್ಪ, ವಿಜಯೇಂದ್ರ, ಗ್ರಾಪಂ ಸದಸ್ಯ ಸ್ವಾಮಿ, ಅಂಕನಾಯಕ, ಕೆಂಡಗಣ್ಣಸ್ವಾಮಿ, ಮಹದೇವಪ್ಪ, ಸಂಪತ್‌ಕುಮಾರ್, ಗೋಪಾಲರಾಜು, ಸೇವಾದಳದ ಅಧ್ಯಕ್ಷ ಮಣಿಕಂಠ, ಬೆಟ್ಟನಾಯಕ, ಎಇಇ ಜನಾರ್ಧನ್, ಜೆಇ ವಿಶ್ವನಾಥ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

# ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆ ಖಚಿತ: ಡಾ.ಯತೀಂದ್ರ



### ವರುಣಾದಿಂದಲೇ ನನ್ನ ಸ್ಪರ್ಧೆ

ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವ ಕಾರಣ ವರುಣಾದಲ್ಲಿ ನನಗೆ ಟಿಕೆಟ್ ಸಿಗಲಿದೆ. ಆದ್ದರಿಂದ ಈ ಬಾರಿ ನಾನು ವರುಣಾದಿಂದಲೇ ಸ್ಪರ್ಧಿಸುತ್ತೇನೆ. ನನಗೆ ಮತ್ತೊಮ್ಮೆ ಆಶೀರ್ವಾದ ಮಾಡಿ.

**– ಡಾ.ಯತೀಂದ್ರ, ಶಾಸಕ.**

ನಂಜನಗೂಡು, ಫೆ.6– ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಪ್ರಸ್ತುತ ಎಲ್ಲೆಡೆ ಕಾಂಗ್ರೆಸ್ ಪರ ಅಲೆಯಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆ ಖಚಿತ ಎಂದು ಶಾಸಕ ಡಾ.ಯತೀಂದ್ರ ತಿಳಿಸಿದರು.

ತಾಲೂಕಿನ ಆಲತ್ತೂರು, ತಾಯೂರು, ಕಾಹಳ್ಳಿ, ನಗರ್ಲೆ, ಮಡಹಳ್ಳಿ, ಆಲಂಬೂರು ಗ್ರಾಮಗಳಲ್ಲಿ 1 ಕೋಟಿ 51 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಅವಧಿಯಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ರೈತರು, ಮಹಿಳೆಯರಿಗೆ ಅನುಕೂಲವಾಗುವ ಕಾರ್ಯಕ್ರಮ ರೂಪಿಸಲಾಗಿತ್ತು. ಆದರೆ ಈಗಿನ ಬಿಜೆಪಿ ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ಒಂದೇ ಒಂದು ಆಶ್ರಯ ಮನೆ ನೀಡಿಲ್ಲ. ಬಡವರಿಗೆ ಅನುಕೂಲವಾಗುವ ಯಾವುದೇ ಕಾರ್ಯಕ್ರಮ ರೂಪಿಸಿಲ್ಲ. ಬಿಜೆಪಿ ಸರ್ಕಾರ ಬೆಲೆ ಏರಿಕೆ, ಭ್ರಷ್ಟಾಚಾರದಲ್ಲಿ ತೊಡಗಿರುವುದೇ ದೊಡ್ಡ ಸಾಧನೆ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದಿಂದ ಜನ ಬೇಸತ್ತಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರ ಖಚಿತ ಎಂದರು.

ತಾಲೂಕಿನ ಆಲತ್ತೂರಲ್ಲಿ 30 ಲಕ್ಷ ವೆಚ್ಚದ ರಸ್ತೆ, ತಾಯೂರಲ್ಲಿ 28 ಲಕ್ಷ ವೆಚ್ಚದ ಸೇತುವೆ, ಕಾಹಳ್ಳಿಯಲ್ಲಿ 10 ಲಕ್ಷ ವೆಚ್ಚದ ರಸ್ತೆ, ಮಡಹಳ್ಳಿಯಲ್ಲಿ 52 ಲಕ್ಷ ವೆಚ್ಚದ ನಾಲಾ ರಸ್ತೆ, ನಗರ್ಲೆಯಲ್ಲಿ 15 ಲಕ್ಷ ವೆಚ್ಚದ ರಸ್ತೆ, ಆಲಂಬೂರು ಮಂಟಿ ಗ್ರಾಮದಲ್ಲಿ ಕನಕಭವನ, ಆಲಂಬೂರಲ್ಲಿ ಉಪ್ಪಾರ ಭವನ ನಿರ್ಮಾಣ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.

ಇದೇ ವೇಳೆ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ನಂಜುಂಡಸ್ವಾಮಿ, ತಾಯೂರು ಗ್ರಾಪಂ ಅಧ್ಯಕ್ಷ ಬಸವರಾಜು, ಬಿ.ಮರಯ್ಯ, ಮುಖಂಡರಾದ ಪ್ರಕಾಶ, ನೀರಾವರಿ ಇಲಾಖೆ ಎಇಇ ಅಶೋಕ್ ಸೇರಿದಂತೆ ಇತರರಿದ್ದರು.

# ಪೊಲೀಸ್ ಜೀಪ್‌ಗೆ ಬೈಕ್ ಡಿಕ್ಕಿ: ಸವಾರ ಸಾವು

ನಂಜನಗೂಡು, ಫೆ.6– ಪೊಲೀಸ್ ಜೀಪ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಸಂಚಾರಿ ಪೊಲೀಸ್ ಠಾಣೆ ಎದುರು ಸೋಮವಾರ ರಾತ್ರಿ ನಡೆದಿದೆ.



ತಾಲೂಕಿನ ಮುದ್ದಹಳ್ಳಿ ಗ್ರಾಮದ ಲೇ.ರಾಜು ಅವರ ಪುತ್ರ ಅಭಿ(25) ಮೃತಪಟ್ಟವರು. ಈತ ಅಡುಗೆ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಇಂದು ರಾತ್ರಿ ಅಭಿ ನಂಜನಗೂಡಿನಿಂದ ಸ್ವಗ್ರಾಮ ಮುದ್ದಹಳ್ಳಿಗೆ ತನ್ನ ಬೈಕ್(ಕೆಎ–09, ಹೆಚ್‌ಎಂ–2984)ನಲ್ಲಿ ತೆರಳುತ್ತಿದ್ದರು. ಈ ವೇಳೆ ನಗರದ ಸಂಚಾರಿ ಪೊಲೀಸ್ ಠಾಣೆ ಒಳಗಿನಿಂದ ಬಂದ ಪೊಲೀಸ್ ಜೀಪ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡ ಅಭಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

# ಫೆ.15ಕ್ಕೆ, ಹುಣಸೂರಿಗೆ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ




ಹುಣಸೂರು, ಫೆ.6– ನಗರದ ನಗರಸಭಾ ಮೈದಾನದಲ್ಲಿ ಫೆ.15ರಂದು ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಹೆಚ್.ಪಿ.ಮಂಜುನಾಥ್ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಹುಣಸೂರಿಗೆ ಕೆಪಿಸಿಸಿ ವತಿಯಿಂದ ಆಯೋಜಿಸಿರುವ ಪ್ರಜಾಧ್ವನಿ ಯಾತ್ರೆ ಆಗಮಿಸಲಿದ್ದು, ನಗರಸಭಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಗ್ರಾಮ, ಪ್ರತಿ ಬೂತ್‌ಗಳಿಂದ ಕನಿಷ್ಠ 10 ಸಾವಿರಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕರ್ತರು ಬಿಜೆಪಿ ಸರ್ಕಾರದ ವೈಫಲ್ಯ, ಜನವಿರೋಧಿ ಆಡಳಿತ, 40% ಕಮಿಷನ್, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕೇಂದ್ರ ಸರ್ಕಾರದ ಜನ ವಿರೋಧಿ ಆಡಳಿತ, ಬೆಲೆ ಏರಿಕೆ, ನಿರುದ್ಯೋಗ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ತಾಲೂಕಿನ ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ತಿಳಿಸಬೇಕು ಎಂದರು.

ಅಲ್ಲದೇ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳು, ಕಳೆದ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ ಬಗ್ಗೆ ಹಾಗೂ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್, ಮನೆ ಯಜಮಾನಿಗೆ 2 ಸಾವಿರ ರೂ., ತಲಾ 10 ಕೆಜಿ ಉಚಿತ ಅಕ್ಕಿ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳನ್ನು ನೀಡುವ ಬಗ್ಗೆಯೂ ತಿಳಿಸಿ ಮತದಾರರ ಮನವೊಲಿಸಬೇಕು ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಇನ್ನಿತರ ನಾಯಕರ ಮಾರ್ಗದರ್ಶನದಲ್ಲಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಬೇಕು ಎಂದರು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸೋಮಶೇಖರ್, ದೇವರಾಜ್, ಕೆಂಡಗಣ್ಣ, ಕುಮಾರ್, ಹೊನ್ನಪ್ಪ, ಅಜ್ಗರ್ ಪಾಷಾ, ಸುರೇಶ್ ಸೇರಿದಂತೆ ಇತರೆ ಮುಖಂಡರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಸಲಹೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಟಿ.ವಿ.ನಾರಾಯಣ್, ರಮೇಶ್, ದೇವರಾಜ್, ಕಾರ್ಯಾಧ್ಯಕ್ಷ ವಕೀಲ ಪುಟ್ಟರಾಜ್, ಬಸವರಾಜಪ್ಪ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಡೊನಾಲ್ಡ್, ರಾಜೀವ್ ಗಾಂಧಿ ಸಂಘಟನೆ ಮುಖ್ಯಸ್ಥ ಸುರೇಶ್, ಮಹಿಳಾ ಘಟಕ ಅಧ್ಯಕ್ಷೆ ಶೋಭಾ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಗುಂಡುವಿ, ಉದ್ಯಮಿಗಳಾದ ಹೆಚ್.ಪಿ.ಅಮರನಾಥ್, ರಾಜು, ಶಿವರಾಜೇಗೌಡ, ಕೃಷ್ಣ ಹಾಗೂ ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ನಗರಸಭಾ ಸದಸ್ಯರು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ನೂರಾರು ಕಾರ್ಯಕರ್ತರಿದ್ದರು.

## ಡಿಆರ್‌ಸಿ ಸಿನಿಮಾಸ್

ದೂ : 4240422/4241800

| | |
|---|---|
| ಸ್ಕ್ರೀನ್ 1 | ಪಠಾಣ್ (ಹಿಂ): ಬೆ.10.15ಕ್ಕೆ, ಸಂ.4.15ಕ್ಕೆ, ರಾ.7.05ಕ್ಕೆ, ರಾ.9.55ಕ್ಕೆ, ಕ್ರಾಂತಿ (ಕ): ಮ.1.05ಕ್ಕೆ. |
| ಸ್ಕ್ರೀನ್ 2 | ಪಠಾಣ್ (ಹಿಂ): ಬೆ.10.50ಕ್ಕೆ, ತನುಜ (ಕ): ಮ.1.45ಕ್ಕೆ, ಪ್ರಮಸದೇಶಮ್ (ತೆ): ಸಂ.4.10ಕ್ಕೆ, ದಿ ವುಮನ್ ಕಿಂಗ್ (ಇಂ): ರಾ.7.15ಕ್ಕೆ, ರಾ.10ಕ್ಕೆ. |
| ಸ್ಕ್ರೀನ್ 3 | ನಟಭಯಂಕರ (ಕ): ಬೆ.10.50ಕ್ಕೆ, ಮೈಕೆಲ್ (ತ): ಮ.1.20ಕ್ಕೆ, ರಾ.7ಕ್ಕೆ, ರನ್ ಬೇಬಿ ರನ್ (ತ): ಸಂ.4.20ಕ್ಕೆ, ರೈಟರ್ ಪದ್ಮಭೂಷಣ್ (ತೆ): ರಾ.10ಕ್ಕೆ. |
| ಸ್ಕ್ರೀನ್ 4 | ಕ್ರಾಂತಿ (ಕ): ಬೆ.10ಕ್ಕೆ, ಸಂ.4.05ಕ್ಕೆ, ರಾ.7.15ಕ್ಕೆ, ರಾ.10.25ಕ್ಕೆ, ಪಠಾಣ್ (ಹಿಂ): ಮ.1.10ಕ್ಕೆ. |

## ಐನಾಕ್ಸ್ ಮೂವೀಸ್

INOX LIVE THE MOVIE

ದೂ : 2533444 / 2433456

| | |
|---|---|
| ಸ್ಕ್ರೀನ್ 1 | ಪಠಾಣ್ (ಹಿಂ): ಬೆ.9.50ಕ್ಕೆ, ಸಂ.4ಕ್ಕೆ, ಕ್ರಾಂತಿ (ಕ): ಮ.12.40ಕ್ಕೆ, ರಾ.7ಕ್ಕೆ, ರಾ.10.20ಕ್ಕೆ. |
| ಸ್ಕ್ರೀನ್ 2 | ಕ್ರಾಂತಿ (ಕ): ಬೆ.10ಕ್ಕೆ, ಸಂ.4.10ಕ್ಕೆ, ಪಠಾಣ್ (ಹಿಂ): ಮ.1.10ಕ್ಕೆ, ರಾ.7.30ಕ್ಕೆ, ರಾ.10.30ಕ್ಕೆ. |
| ಸ್ಕ್ರೀನ್ 3 | ದಿ ವುಮನ್ ಕಿಂಗ್ (ಇಂ): ಬೆ.9.40ಕ್ಕೆ, ಪಠಾಣ್ (ಹಿಂ): ಮ.12.30ಕ್ಕೆ, ಮ.3.30ಕ್ಕೆ, ಸಂ.6.30ಕ್ಕೆ, ರಾ.9.30ಕ್ಕೆ. |
| ಸ್ಕ್ರೀನ್ 4 | ಪಠಾಣ್ (ಹಿಂ): ಬೆ.10.20ಕ್ಕೆ, ಕ್ರಾಂತಿ (ಕ): ಮ.1.10ಕ್ಕೆ, ರೈಟರ್ ಪದ್ಮಭೂಷಣ್ (ತೆ): ಸಂ.4.30ಕ್ಕೆ, ದಿ ವುಮನ್ ಕಿಂಗ್ (ಇಂ): ರಾ.7.20ಕ್ಕೆ, ಮೈಕೆಲ್ (ತ): ರಾ.10.10ಕ್ಕೆ. |

## ಮೈಸೂರು ವಿಷನ್ ಸಿನಿಮಾ

ದೂ : 0821–2973519

| | |
|---|---|
| ಸ್ಕ್ರೀನ್ 1 | ಕ್ರಾಂತಿ (ಕ): ಬೆ.7.30ಕ್ಕೆ, ಮ.1.45ಕ್ಕೆ, ರಾ.9ಕ್ಕೆ. |
| ಸ್ಕ್ರೀನ್ 2 | ಕ್ರಾಂತಿ (ಕ): ಬೆ.6.45ಕ್ಕೆ, ಬೆ.9.55ಕ್ಕೆ, ಮ.1ಕ್ಕೆ, ಸಂ.4.05ಕ್ಕೆ, ರಾ.7.10ಕ್ಕೆ, ರಾ.10.15ಕ್ಕೆ. |
| ಸ್ಕ್ರೀನ್ 3 | ಕ್ರಾಂತಿ (ಕ): ಬೆ.7ಕ್ಕೆ, ಬೆ.10.05ಕ್ಕೆ, ಮ.1.10ಕ್ಕೆ, ಸಂ.4.15ಕ್ಕೆ, ರಾ.10.15ಕ್ಕೆ, ಪಠಾಣ್ (ಹಿಂ): ರಾ.7.20ಕ್ಕೆ. |
| ಸ್ಕ್ರೀನ್ 4 | ಕ್ರಾಂತಿ (ಕ): ಬೆ.7.10ಕ್ಕೆ, ಸಂ.6.50ಕ್ಕೆ, ಪಠಾಣ್ (ಹಿಂ): ಬೆ.10.15ಕ್ಕೆ, ಮ.1.15ಕ್ಕೆ, |

## ಪಿವಿಆರ್ ಸಿನಿಮಾಸ್

ಮೊ.ನಂ: 8951357139

ನೆಕ್ಸಸ್ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ವೇದ (ಕ): ಬೆ.11.25ಕ್ಕೆ, ಮ.3.30ಕ್ಕೆ, ಸಂ.6.40ಕ್ಕೆ, ರಾ.9.30ಕ್ಕೆ, ಒನ್ಸ್ ಅಪಾನ್ ಟೈಂ ಇನ್ ಜಮಾಲಿಗುಡ್ಡ (ಕ): ಬೆ.10.30ಕ್ಕೆ, ಮ.12.50ಕ್ಕೆ, ಸಂ.6.50ಕ್ಕೆ, ರಾ.10.10ಕ್ಕೆ, ಕಾಂತಾರ (ಕ): ಮ.1.20ಕ್ಕೆ, ನಾನು ಅದು ಮತ್ತು ಸರೋಜ (ಕ): ರಾ.7.25ಕ್ಕೆ, ಪದವಿ ಪೂರ್ವ (ಕ): ಸಂ.4.30ಕ್ಕೆ, ಮೇಡ್ ಇನ್ ಬೆಂಗಳೂರು (ಕ): ಸಂ.6.25ಕ್ಕೆ, ಸರ್ಕಸ್ (ಹಿಂ): ಮ.12ಕ್ಕೆ, ಅವತಾರ್: ದಿ ವೇ ಆಫ್ ವಾಟರ್ (3ಡಿ)(ಇಂ): ಬೆ.9.45ಕ್ಕೆ, ಬೆ.10.45ಕ್ಕೆ, ಮ.1.40ಕ್ಕೆ, ಮ.2.40ಕ್ಕೆ, ಸಂ.5.35ಕ್ಕೆ, ಸಂ.6.35ಕ್ಕೆ, ರಾ.9.30ಕ್ಕೆ, ರಾ.10.30ಕ್ಕೆ, ಅವತಾರ್: ದಿ ವೇ ಆಫ್ ವಾಟರ್ (ಇಂ): ಮ.2.45ಕ್ಕೆ, ರಾ.10ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

| | |
|---|---|
| **ಪದ್ಮ ಚಿತ್ರಮಂದಿರ** | (ದೂ: 2521923) |
| ಕ್ರಾಂತಿ (ಕ) | 4 ಪ್ರದರ್ಶನಗಳು |
| **ವುಡ್‌ಲ್ಯಾಂಡ್ಸ್ ಚಿತ್ರಮಂದಿರ** | (ದೂ: 2422871) |
| ವೇದ (ಕ) | 4 ಪ್ರದರ್ಶನಗಳು |
| **ಉಮಾ ಚಿತ್ರಮಂದಿರ** | (ದೂ: 2520009) |
| ಡೇ ಅಂಡ್ ಸಮ್‌ಒನ್ (ತೆ) | 4 ಪ್ರದರ್ಶನಗಳು |
| **ಬಾಲಾಜಿ ಚಿತ್ರಮಂದಿರ** | (ದೂ: 2497199) |
| ಪಠಾಣ್ (ಹಿ) | 4 ಪ್ರದರ್ಶನಗಳು |
| **ಮಹದೇಶ್ವರ ಚಿತ್ರಮಂದಿರ** | (ಮೊ:9900820093) |
| ಕ್ರಾಂತಿ (ಕ) | 4 ಪ್ರದರ್ಶನಗಳು |
| **ಗಾಯಿತ್ರಿ** | |
| ಪಠಾಣ್ (ಹಿ) | 4 ಪ್ರದರ್ಶನಗಳು |
| **ರಾಜ್‌ಕಮಲ್** | |
| ಮೈಕೇಲ್ (ತ) | 4 ಪ್ರದರ್ಶನಗಳು |
| **ಸಂಗಂ** | |
| ನಟಭಯಂಕರ (ಕ) | 4 ಪ್ರದರ್ಶನಗಳು |
| **ಲಿಡೋ** | |
| ಕ್ರಾಂತಿ (ಕ) | 4 ಪ್ರದರ್ಶನಗಳು |
| **ತಿಬ್ಬಾದೇವಿ** | |
| ತನುಜ (ಕ) | 2 ಪ್ರದರ್ಶನಗಳು |
| ವಾಲ್ಟೇರ್ ವೀರಯ್ಯ (ತೆ) | 2 ಪ್ರದರ್ಶನಗಳು |
| **ಪ್ರಭಾ** | |
| ಪಠಾಣ್ (ಹಿಂ) | 4 ಪ್ರದರ್ಶನಗಳು |



ಕರ್ನಾಟಕ ಪ್ರದೇಶ ಜನತಾದಳ(ಜಾತ್ಯಾತೀತ) ಮೈಸೂರು ಜಿಲ್ಲಾ ಸಮಿತಿ ಉಪಾಧ್ಯಕ್ಷರಾಗಿ ತಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದ ವೀರೇಶ್ ಅವರನ್ನು ನೇಮಕ ಮಾಡಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆದೇಶ ಪತ್ರ ವಿತರಿಸಿ, ಶುಭ ಕೋರಿದರು.



ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ 70 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಗ್ರಾಪಂ ಅಧ್ಯಕ್ಷೆ ಮಂಜುಳ, ಉಪಾಧ್ಯಕ್ಷೆ ಸೌಮ್ಯ, ಮುಖಂಡರಾದ ವಿದ್ಯಾಶಂಕರ್, ರಾಜಶೇಖರ್, ನಟೇಶ್, ಉದಯ್, ಪಟೇಲ್, ಗುತ್ತಿಗೆದಾರ ಲೋಕೇಶ್, ದೊರೆಸ್ವಾಮಿ, ಕೆಆರ್‌ಡಿಸಿಎಲ್ ವಿಜಯ, ಪಿಡಿಓ ದಿವಾಕರ್ ಇತರರಿದ್ದರು.

# ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಭೇರ್ಯ, ಫೆ.6– ಭೇರ್ಯ 66/11 ಕೆವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ತ್ರೈಮಾಸಿಕ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ಫೆ.7ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಭೇರ್ಯ, ಮುಂಜನಹಳ್ಳಿ, ಹೊಸ ಅಗ್ರಹಾರ, ಮೇಲೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.



ಪಿರಿಯಾಪಟ್ಟಣ ತಾಲೂಕಿನ ಅಂಬಲಾರೆ ಗ್ರಾಮದಿಂದ ಬಿಲಗುಂದ ಗ್ರಾಮದವರೆಗಿನ 2.15 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಚಾಲನೆ ನೀಡಿದರು.

43 ಮೈಸೂರು ಮಿತ್ರ

**ಓದುಗರ ಗಮನಕ್ಕೆ**

ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸ ಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.

-ಜಾಹೀರಾತು ವ್ಯವಸ್ಥಾಪಕರು